ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಏಪ್ರಿಲ್ 21 ಶುಕ್ರವಾರ 2023

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 44 | ಸಂಚಿಕೆ: 6 | ಪುಟಗಳು: 12

ಸುದ್ದಿ ಮತ್ತು ಫೋಟೋಗೆ: news@mysurumithra.com ಜಾಹೀರಾತು: ad@mysurumithra.com



ಮೈಸೂರಿನ ಶಾರದಾದೇವಿನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಕುಂಬಾರಕೊಪ್ಪಲಿನ ಜೆಡಿಎಸ್ ಮುಖಂಡ ದಳಪತಿ ರಮೇಶ್, ಬಿಜೆಪಿ ಮುಖಂಡ ಕದಂಬ ಸುರೇಶ್ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹರೀಶ್‌ಗೌಡ, ಜಮೀರ್ ಅಹಮದ್, ನಗರಾಧ್ಯಕ್ಷ ಆರ್.ಮೂರ್ತಿ ಮತ್ತಿತರರು ಹಾಜರಿದ್ದರು.



ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ. ರಮೇಶ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಶಾಸಕ ಜಿ.ಟಿ.ದೇವೇಗೌಡ, ಚಲುವೇಗೌಡ, ಪ್ರೇಮಾ ಶಂಕರೇಗೌಡ ಇದ್ದಾರೆ.



ನರಸಿಂಹರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಸ್ವಾಮಿ (ಸಂದೇಶ ಸ್ವಾಮಿ) ಕನಕಗುರು ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಭಾನುಪ್ರಕಾಶ್, ನಗರಪಾಲಿಕೆ ಸದಸ್ಯ ಕೆ.ಜೆ.ರಮೇಶ್, ಮುಖಂಡರಾದ ಸು.ಮುರಳಿ, ರಾಜೇಂದ್ರ, ಜಗದೀಶ್, ಪುಟ್ಟರಾಜು, ಮಹದೇವು, ಕೃಷ್ಣ ಇನ್ನಿತರರು ಉಪಸ್ಥಿತರಿದ್ದರು.



ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ಮೈಸೂರಿನ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ಈ ವೇಳೆ ಒಕ್ಕಲಿಗ ಸಮಾಜದ ಮುಖಂಡರಾದ ಕೆಂಗೇಗೌಡ, ಕೇಶವ್, ಚಂದ್ರಣ್ಣ, ಭೈರಪ್ಪ, ಸೇತುರಾಮ್, ಡಿ.ಕೆ.ಶಿವಕುಮಾರ್ ಬಳಗದ ಅಧ್ಯಕ್ಷ ಪಾಪಣ್ಣ, ಉದ್ಯಮಿ ದೀಪಕ್ ಸತ್ಯ, ಮುಖಂಡರಾದ ವಿನಯ್‌ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಯೋಗೇಶ್, ಶಿವಕುಮಾರ್, ರಾಕೇಶ್ ಮತ್ತಿತರರು ಪಾಲ್ಗೊಂಡಿದ್ದರು.



ಎನ್.ಆರ್.ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ನಾಮಪತ್ರ ಸಲ್ಲಿಕೆಗೆ ತೆರಳುವ ಮೆರವಣಿಗೆಯಲ್ಲಿ ಪಾಲಿಕೆ ಮಾಜಿ ಸದಸ್ಯ ಆರ್.ಶಿವಣ್ಣ ಹಾರ ಹಾಕಿ ಸನ್ಮಾನಿಸಿದರು. ಈ ವೇಳೆ ಗಾಂಧಿನಗರದ ಹಲವರು ಮುಖಂಡರು ಉಪಸ್ಥಿತರಿದ್ದರು.



ಗುರುವಾರ ತಿ.ನರಸೀಪುರದಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಅವರನ್ನು ಕೆಪಿಸಿಸಿ ಕಾರ್ಯದರ್ಶಿ ಹಾಗೂ ವೀರಶೈವ ಲಿಂಗಾಯತ ಹಿರಿಯ ಮುಖಂಡ ಗುರುಪಾದಸ್ವಾಮಿ ಆತ್ಮೀಯವಾಗಿ ಅಭಿನಂದಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಎನ್.ಎಸ್.ರಾಜೇಂದ್ರ, ಬೆಳವಾಡಿ ಪ್ರಭಾಕರ್, ಅಹಲ್ಯಾ ಪ್ರಭುಸ್ವಾಮಿ, ಹೇಮಂತ ಇತರರಿದ್ದರು.



ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಲ್ಲಹಳ್ಳಿ ಮುಖಂಡರಾದ ಶಿವಣ್ಣ, ಬಸವರಾಜು, ಸ್ವಾಮಿಗೌಡ, ಶೇಖರ್, ಯೋಗೇಶ್, ಗವೀಗೌಡ, ಶನಿದೇವರ ಗುಡ್ಡಪ್ಪ ಹಲವರು ಕಾಂಗ್ರೆಸ್ ಮುಖಂಡ ಎಸ್.ರಮೇಶ್‌ಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಜಗದೀಶ್ ಶೆಟ್ಟರ್ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರೌಡಿಶೀಟರ್ ಬಂಧನ

ಹುಬ್ಬಳ್ಳಿ,ಏ.20–ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರೌಡಿಶೀಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ–ಧಾರವಾಡ ನಗರಪಾಲಿಕೆ ಪಕ್ಷೇತರ ಕಾರ್ಪೊರೇಟರ್ ಆಗಿರುವ ಚೇತನ್, ಹಲವಾರು ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದು, ಇಂದು ನಾಮಪತ್ರ ಸಲ್ಲಿಸುವ ಮುನ್ನ ಜಗದೀಶ್ ಶೆಟ್ಟರ್ ನಡೆಸಿದ ರ‍್ಯಾಲಿಯಲ್ಲಿ ಈತ ಭಾಗವಹಿಸಿದ್ದ. ಚೇತನ್ ರ‍್ಯಾಲಿಯ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಏ.23ರಿಂದ ವಸಂತ ವಿಹಾರ ಬೇಸಿಗೆ ಶಿಬಿರ

ಮೈಸೂರು,ಏ.20–ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ 'ವಸಂತ ವಿಹಾರ' ಬೇಸಿಗೆ ಶಿಬಿರವನ್ನು ಏ.23ರಿಂದ 30ರವರೆಗೆ ಆಯೋಜಿಸಲಾಗಿದೆ. ವೇದ ಪಠಣ, ಯೋಗ ಮತ್ತು ಮಾರ್ಗದರ್ಶಿತ ಧ್ಯಾನ, ಚಿತ್ರಕಲೆ, ಸಂವಹನ ಕೌಶಲ, ವ್ಯಕ್ತಿತ್ವ ವಿಕಸನ, ದಿವ್ಯತ್ರಯರ ಸಂದೇಶ, ನೈತಿಕ ಕತೆಗಳು ಇತ್ಯಾದಿ ಚಟುವಟಿಕೆಗಳ ನ್ನೊಳಗೊಂಡ ಶಿಬಿರದಲ್ಲಿ 8, 9 ಹಾಗೂ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು. ಮಾಹಿತಿಗೆ ದೂ.ಸಂ.0821–2417444 ಸಂಪರ್ಕಿಸಬಹುದು.

ಮೈಸೂರು ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 2,404 ಮಂದಿಗೆ ಮಾತ್ರ ಅಂಚೆ ಮತದಾನ

● ಮೈಸೂರಲ್ಲಿ 80,994 ಮಂದಿ ವಯೋವೃದ್ಧರಿದ್ದಾರೆ ● 31,304 ಅಂಗವಿಕಲರ ಪೈಕಿ 403 ಮಂದಿಗೂ ವ್ಯವಸ್ಥೆ ಲಭ್ಯ

ಮೈಸೂರು, ಏ.20(ಆರ್‌ಕೆ)– ಭಾರತ ಚುನಾವಣಾ ಆಯೋಗವು ಇದೇ ಪ್ರಥಮ ಬಾರಿ ಹಾಸಿಗೆ ಹಿಡಿದಿರುವ 80 ವರ್ಷ ಮೇಲ್ಪಟ್ಟ ಅತ್ಯಂತ ದುರ್ಬಲ ವಯೋವೃದ್ಧರು ಹಾಗೂ ಮತಗಟ್ಟೆಗೆ ಬರಲಾಗದ ಅಂಗವಿಕಲರಿಗೆ 2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.

ರಾಜ್ಯದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಚುನಾವಣೆ ಮೂಲಕ ಸಂಭ್ರಮದಿಂದ ಆಚರಿಸುವ ದೃಷ್ಟಿಯಿಂದ ಮತಗಟ್ಟೆಗೆ ಬರಲು ಸಾಧ್ಯವಾಗದ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಅಂಚೆ ಮೂಲಕ ಮತದಾನದ ಮೂಲಕ ತಮ್ಮ ಹಕ್ಕು ಚಲಾಯಿಸುವ ವ್ಯವಸ್ಥೆ ಕಲ್ಪಿಸಿರುವುದರಿಂದ ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಪಿ.



ವರುಣ ವಿಧಾನಸಭಾ ಕ್ಷೇತ್ರದ ವೃದ್ಧರೊಬ್ಬರಿಂದ ಗುರುವಾರ ಅಂಚೆ ಮತದಾನಕ್ಕೆ 12–ಡಿ ನಮೂನೆಗೆ ಸಹಿ ಮಾಡಿಸಿಕೊಳ್ಳುತ್ತಿರುವ ಬೂತ್ ಮಟ್ಟದ ಅಧಿಕಾರಿ.

ರಾಜೇಂದ್ರ ಬೂತ್ ಮಟ್ಟದ ಅಧಿಕಾರಿಗಳ (BLO'S) ಮೂಲಕ ಸಮೀಕ್ಷೆ ನಡೆಸಿ ಜಿಲ್ಲೆಯಲ್ಲಿ 80,994 ಹಿರಿಯರು ಹಾಗೂ 31,304 ಮಂದಿ ಅಂಗವಿಕಲರನ್ನು ಗುರುತಿಸಿದ್ದರು. ಅವರನ್ನು ಮನೆ ಮನೆಗೆ ತೆರಳಿ 12–ಡಿ ನಮೂನೆಗೆ ಸಹಿ ಹಾಕಿಸಿಕೊಂಡು ಅಂಚೆ ಮತದಾನಕ್ಕೆ ಮನವಿ ಪತ್ರ ಸ್ವೀಕರಿಸಬೇಕು. ಮೈಸೂರು ಜಿಲ್ಲೆಯಲ್ಲಿರುವ 80,994 ಮಂದಿ ಹಿರಿಯರ ಪೈಕಿ 2,404 ಮಂದಿ ಅಂಚೆ ಮತದಾನ ಬಯಸಿದ್ದು, ಉಳಿದವರು ನಾವೇ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುತ್ತೇವೆಂದು ಉತ್ಸಾಹ ತೋರಿದ್ದಾರೆ. ಅದೇ ರೀತಿ 31,304 ಅಂಗವಿಕಲರ ಪೈಕಿ ಕೇವಲ 403 ಮಂದಿ ಮನೆಯಿಂದಲೇ ಮತದಾನ ಮಾಡಲು ಆಸಕ್ತಿ ತೋರಿದ್ದಾರೆ.

ಮೈಸೂರು ಜಿಲ್ಲೆಯ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಅಧಿಕಾರಿ(BLO) ಗಳು ಕಳೆದ ಒಂದು ವಾರದಿಂದ ಈ ಪ್ರಕ್ರಿಯೆ ನಡೆಸಿದ್ದಾರೆ. ಅಂಚೆ ಮತದಾನ ಬಯಸಿರುವವರ ಮನೆಗಳಿಗೆ ಮೇ 10 ರಂದು ಖುದ್ದು ಭೇಟಿ ನೀಡಲಿರುವ ಅಧಿಕಾರಿಗಳು ಬ್ಯಾಲೆಟ್ ಪೇಪರ್‌ಕೊಟ್ಟು ಮತ ಹಾಕಿಸಿಕೊಂಡು ವೀಡಿಯೋ ಮಾಡಿಕೊಂಡು ಬರುವರು. ಉಳಿದ ಅಂಗವಿಕಲರು ಹಾಗೂ 80 ವರ್ಷ ಮೇಲ್ಪಟ್ಟವರು ಬೇರೆಯವರ ಸಹಕಾರದಿಂದ ಮತಗಟ್ಟೆಗಳಿಗೆ ಬಂದು ವಿದ್ಯುನ್ಮಾನ ಮತಯಂತ್ರಗಳಲ್ಲೇ ತಮ್ಮ ಹಕ್ಕು ಚಲಾಯಿಸಲು ಬಯಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿರುವ ಹಾಗೂ ಖುದ್ದಾಗಿ ಮತ ಚಲಾಯಿಸಲು ಸಾಧ್ಯವಾಗದ ಅಧಿಕಾರಿಗಳಿಗೂ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚುನಾವಣಾ ಆಯೋಗದಿಂದ ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಮೈಸೂರು,ಏ.20(ಪಿಎಂ)– ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ–2023ರ ಸಂಬಂಧ ಭಾರತ ಚುನಾವಣಾ ಆಯೋಗದ ವತಿಯಿಂದ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಿಗೆ ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಮತ್ತು ಪೊಲೀಸ್ ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಸಾಮಾನ್ಯ ವೀಕ್ಷಕರು: ಪಿರಿಯಾಪಟ್ಟಣ ಮತ್ತು ಕೆಆರ್ ನಗರ ಕ್ಷೇತ್ರಗಳಿಗೆ ಯಶು ರುಸ್ತಗಿ (ಅವರ ಮೊ.ಸಂ. 73497 76593, 77956 62991), ಹುಣಸೂರು ಮತ್ತು ಹೆಚ್‌ಡಿ ಕೋಟೆಗೆ ದಿರ್ವೇಶ್ ಸೆಹರ (ಮೊ.ಸಂ. 82172 56464), ನಂಜನಗೂಡು ಮತ್ತು ಚಾಮುಂಡೇಶ್ವರಿಗೆ ದಿಲ್‌ರಾಜ್ ಸಿಂಗ್ (ಮೊ.ಸಂ. 63635 10588, 63612 68244), ಕೃಷ್ಣರಾಜ ಮತ್ತು ಚಾಮರಾಜಕ್ಕೆ ಧೀರಜ್ ಗುಪ್ತ (ಮೊ.ಸಂ. 74115 09284), ನರಸಿಂಹರಾಜ ಮತ್ತು ವರುಣಗೆ ಅಮೃತ್ ತ್ರಿಪಾಟಿ (87921 48511, 80732 36734), ಟಿ.ನರಸೀಪುರಕ್ಕೆ ರಾಮ್ ಪ್ರತಾಪ್ ಸಿಂಗ್ ಜಾಡೊನ್ (ಮೊ.ಸಂ. 94829 74220) ಅವರನ್ನು ಸಾಮಾನ್ಯ ವೀಕ್ಷಕರಾಗಿ ನೇಮಿಸಲಾಗಿದೆ.

ವೆಚ್ಚ ವೀಕ್ಷಕರು: ಪಿರಿಯಾಪಟ್ಟಣಕ್ಕೆ ಹೆಚ್.ಪ್ರೀತಂ ಕುಮಾರ್ ಟ್ಯುರೆರಾವ್ (ಮೊ.ಸಂ. 63667 59228), ಕೆಆರ್ ನಗರಕ್ಕೆ ವೀರೇಂದ್ರ ಕುಮಾರ್ ಪಟೇಲ್ (ಮೊ.ಸಂ. 77956 95621), ಹುಣಸೂರಿಗೆ ರಾಮ್ ಕೃಷ್ಣ ಕೆಡಿಯ (ಮೊ.ಸಂ. 91106 44008), ಹೆಚ್‌ಡಿ ಕೋಟೆ ಮತ್ತು ನಂಜನಗೂಡಿಗೆ ಹೇಮಂತ್ ಹಿಂಗೋನಿಯ (ಮೊ.ಸಂ. 81058 41264, 74831 09311), ಚಾಮುಂಡೇಶ್ವರಿಗೆ ಧೀರೇಂದ್ರ ಮಣಿ ತ್ರಿಪಾಟಿ (ಮೊ.ಸಂ. 84317 74339), ಕೃಷ್ಣರಾಜಗೆ ನಿತಿನ್‌ಕುಮಾರ್ ಜೈಮನ್ (ಮೊ.ಸಂ. 99641 74107), ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಕ್ಕೆ ರಾಜೇಶ್ ಮಹಾಜನ್ (ಮೊ.ಸಂ. 95915 02098), ವರುಣಗೆ ಪಾಂಡೆ ಮೋನಿಕ ಹರ್ಷದ್ (ಮೊ.ಸಂ. 74831 46572) ಹಾಗೂ ಟಿ.ನರಸೀಪುರ ಕ್ಷೇತ್ರಕ್ಕೆ ಸಂದೀಪ್ ಕುಮಾರ್ ಮಿತ್ರ (ಮೊ.ಸಂ. 94822 64220) ಅವರನ್ನು ವೆಚ್ಚ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಪೊಲೀಸ್ ವೀಕ್ಷಕರು: ಪಿರಿಯಾಪಟ್ಟಣ, ಕೆಆರ್ ನಗರ, ಹುಣಸೂರು, ಹೆಚ್‌ಡಿ ಕೋಟೆ ಹಾಗೂ ನಂಜನಗೂಡು ಕ್ಷೇತ್ರಗಳಿಗೆ ಕೆ.ವಿ.ಮೋಹನ್ ರಾಜ್ (ಮೊ.ಸಂ. 91410 37889), ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ವರುಣ ಮತ್ತು ಟಿ.ನರಸೀಪುರ ಕ್ಷೇತ್ರಗಳಿಗೆ ವಿ.ವರುಣ್ ಕುಮಾರ್ (ಮೊ.ಸಂ. 91410 37890) ಅವರನ್ನು ಪೊಲೀಸ್ ವೀಕ್ಷಕರಾಗಿ ನೇಮಿಸಲಾಗಿದೆ.

ಚುನಾವಣೆ ಅಹವಾಲು: ನರಸಿಂಹರಾಜ ಮತ್ತು ವರುಣ ಕ್ಷೇತ್ರಗಳ ಸಾಮಾನ್ಯ ವೀಕ್ಷಕರನ್ನು ಪ್ರತಿದಿನ ಬೆಳಗ್ಗೆ 10ರಿಂದ 11ರವರೆಗೆ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ವಸತಿ ಗೃಹದಲ್ಲಿ ಸಾರ್ವಜನಿಕರು ಭೇಟಿ ಮಾಡಿ ಚುನಾವಣೆ ಸಂಬಂಧಿತ ಅಹವಾಲು ಸಲ್ಲಿಸಬಹುದಾಗಿದೆ. ಅಂತೆಯೇ ಟಿ.ನರಸೀಪುರ ಕ್ಷೇತ್ರದ ಸಾಮಾನ್ಯ ವೀಕ್ಷಕರನ್ನು ಪ್ರತಿದಿನ ಬೆಳಗ್ಗೆ 9ರಿಂದ 10ರವರೆಗೆ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ವಸತಿ ಗೃಹದಲ್ಲಿ ಸಾರ್ವಜನಿಕರು ಭೇಟಿ ಮಾಡಿ ಚುನಾವಣೆ ಸಂಬಂಧಿತ ಅಹವಾಲು ಸಲ್ಲಿಸಬಹುದು. ಚುನಾವಣೆ ಕುರಿತ ಯಾವುದೇ ಅಹವಾಲುಗಳನ್ನು ಸಂಬಂಧಿಸಿದ ಚುನಾವಣಾ ವೀಕ್ಷಕರಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಮೊಬೈಲ್ ದುರ್ಬಳಕೆ: ಏ.22, ಜಾಗೃತಿ ಕಾರ್ಯಕ್ರಮ



ಮೈಸೂರು,ಏ.20(ಪಿಎಂ)– ಸಿಮ್‌ಕಾನ್ ಫೌಂಡೇಷನ್ ಮತ್ತು ಸೋಷಿಯಲ್ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಏ.22ರಂದು ಅತಿಯಾದ ಮೊಬೈಲ್ ಬಳಕೆಯಿಂದ ಎದುರಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು, ಮಕ್ಕಳು ಹಾಗೂ ನವದಂಪತಿಗಳಿಗೆ ವಿಶೇಷ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಟ್ರಸ್ಟ್‌ನ ನಿರ್ದೇಶಕ ಪಿ.ಎನ್.ಆದರ್ಶ್‌ಗೌಡ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5ಕ್ಕೆ ಮೈಸೂರಿನ ಜೆಎಲ್‌ಬಿ ರಸ್ತೆಯ ರೋಟರಿ ಶಾಲೆಯ ಎಫ್‌ಕೆ ಇರಾನಿ ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೈಜ್ಞಾನಿಕ ಮತ್ತು ಆರೋಗ್ಯಕರ ರೀತಿಯಲ್ಲಿ ಮೊಬೈಲ್ ಬಳಕೆ ಮಾಡುವ ಬಗ್ಗೆ ವಿಷಯ ತಜ್ಞರು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದಾರೆ. 100 ಮಂದಿಗೆ ಅವಕಾಶವಿದ್ದು, ಆಸಕ್ತರು ಮೊ.ಸಂ. 96327 64444 ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಪ್ರವೇಶ ಉಚಿತವಿದೆ ಎಂದರು.

ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಕಾರಣಕ್ಕೆ ಸಂಭವಿಸಿದ ರಸ್ತೆ ಅಪಘಾತ, ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಸೇರಿದಂತೆ ಮೊಬೈಲ್‌ಗೆ ಸಂಬಂಧಿಸಿದ ನಾನಾ ಕಾರಣಗಳಿಗೆ ದೇಶದಲ್ಲಿ ಕಳೆದ ವರ್ಷ ಸುಮಾರು 6,800 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಮೀಕ್ಷೆಯೊಂದು ಉಲ್ಲೇಖಿಸಿದೆ. ಅಲ್ಲದೆ, ರಾಜ್ಯದಲ್ಲಿ ಶೇ.36ರಷ್ಟು ಮಕ್ಕಳು ಮೊಬೈಲ್ ಗೀಳಿಗೆ ತುತ್ತಾಗಿರುವುದನ್ನು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ ಎಂದರು.

ಅತಿಯಾದ ಮೊಬೈಲ್ ಬಳಕೆಯಿಂದ 'ನಮೋಫೋಬಿಯಾ' ಎಂಬ ಮನೋರೋಗ ಕೂಡ ಕಾಣಿಸಿಕೊಳ್ಳುತ್ತಿದೆ. ಮೊಬೈಲ್ ರಿಂಗ್ ಅಥವಾ ವೈಬ್ರೆಟ್ ಆದಂತೆ ಭಾಸವಾಗಿ ಮೊಬೈಲ್ ನೋಡಿಕೊಳ್ಳುವುದು ಈ ಮನೋರೋಗದ ಲಕ್ಷಣ. ಇಂತಹ ಅನೇಕ ಸಮಸ್ಯೆಗಳ ಬಗ್ಗೆ ಕಾರ್ಯಕ್ರಮದಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು. ಟ್ರಸ್ಟ್‌ನ ಯೋಜನಾಧಿಕಾರಿ ಜಿ.ಆರ್.ರಾಜೇಶ್ ನಾಯಕ್, ಸಂಯೋಜನಾಧಿಕಾರಿಗಳಾದ ರೂಪಶ್ರೀ, ಜಯರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಏ.26, ಶ್ರೀ ಸಪ್ತರ್ಷಿ ವೈದಿಕ ಗುರುಕುಲ ಸೇವಾಶ್ರಮದಿಂದ ಉಪನಯನ

ಮೈಸೂರು,ಏ.20–ಮೈಸೂರಿನ ಕೆ.ಆರ್.ಎಸ್ ರಸ್ತೆಯಲ್ಲಿರುವ ಸಾಧನಹಳ್ಳಿ ವರುಣಾ ನಾಲೆ ಪಕ್ಕ ಸ್ಥಾಪಿತವಾಗಿರುವ ಶ್ರೀ ಸಪ್ತರ್ಷಿ ವೈದಿಕ ಗುರುಕುಲ ಸೇವಾಶ್ರಮದ ವತಿಯಿಂದ ಸಾಮೂಹಿಕ ಉಪನಯನವನ್ನು ಏ.26ರ ಬೆಳಗ್ಗೆ ಗೋ ಪೂಜೆ ನಂತರ ಹಮ್ಮಿಕೊಳ್ಳಲಾಗಿದೆ. ಏ.25ರ ಸಂಜೆ ಉದಕ ಶಾಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಪನಯನದ ನಂತರ ವಿದುಷಿ ಡಾ.ಚಿತ್ರಾ ಬಿಳಿಗಿರಿ ಮತ್ತು ತಂಡದವರಿಂದ ಭರತನಾಟ್ಯ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀ ಸಪ್ತರ್ಷಿ ವೈದಿಕ ಗುರುಕುಲ ಸೇವಾಶ್ರಮದ ಪೀಠಾಧ್ಯಕ್ಷ ಶ್ರೀ ಅಭಿನವ ರಂಗರಾಮಾನುಜಚಾರ್ಯ ಜೀಯರ್ ಸ್ವಾಮೀಜಿ ವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ 8904579165, 9448434111 ಸಂಪರ್ಕಿಸಿ.

ನಾಳೆ ನಾಟಕ ಪ್ರದರ್ಶನ

ಮೈಸೂರು,ಏ.20–ಇಲ್ಲಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಏ.22ರಂದು ಸಂಜೆ 6.30 ಗಂಟೆಗೆ 'ಮುದಿ ದೊರೆ ಮತ್ತು ಮೂವರು ಮಕ್ಕಳು' ನಾಟಕ ಪ್ರದರ್ಶನವಿದೆ.

ಬೆಂಗಳೂರಿನ ಕಲಾಗಂಗೋತ್ರಿ ಅಭಿನಯಿಸುವ ಹೊಸ ನಾಟಕವಿದು. ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ರಚನೆಯ ಈ ನಾಟಕವನ್ನು ಮಂಗಳಾ ನಿರ್ದೇಶಿಸಿದ್ದಾರೆ. ಷೇಕ್ಸ್‌ಪಿಯರ್‌ನ 'ಕಿಂಗ್ ಲಿಯರ್' ನಾಟಕ ಆಧರಿಸಿ ಎಚ್.ಎಸ್.ವೆಂಕಟೇಶ ಮೂರ್ತಿ ಈ ನಾಟಕ ರಚಿಸಿದ್ದಾರೆ. ಕಲಾಗಂಗೋತ್ರಿ ತಂಡದ 80 ವರ್ಷ ವಯಸ್ಸಿನ ಶ್ರೀನಿವಾಸ್ ಮೇಷ್ಟ್ರು ಅಭಿನಯಿಸುತ್ತಿರುವುದು ವಿಶೇಷ. ಕಲಾಗಂಗೋತ್ರಿಗೆ 50 ವರ್ಷವಾದ ಪ್ರಯುಕ್ತ ಸುವರ್ಣ ಸಂಭ್ರಮವೆಂದು ಈ ನಾಟಕ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಕಲಾಗಂಗೋತ್ರಿಯ ಸಂಚಾಲಕ ಡಾ.ಬಿ.ವಿ. ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುಂಚರಾಯನಹುಂಡಿ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ ಹಿರಿಯ ಮುಖಂಡ ಸಿದ್ದಯ್ಯ, ಮಂಡಲ ಪಂಚಾಯತ್ ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಗುಡ್ಡಪ್ಪ ಸಿದ್ದರಾಮು, ಸಿದ್ದರಾಜು, ವಿಷಕಂಠ, ಮಂಜು, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಉಪಾಧ್ಯಕ್ಷರಾದ ಸಂಜು, ಮಧುಕುಮಾರ್, ಕ್ರಾಂತಿಕಾರಿ ಬಸವಣ್ಣ ಯುವ ವೇದಿಕೆ ಕಾರ್ಯಾಧ್ಯಕ್ಷ ಮಹದೇವಸ್ವಾಮಿ, ಬೀರಿಹುಂಡಿ ಗ್ರಾಪಂ ಮಾಜಿ ಅಧ್ಯಕ್ಷೆ ದಾಸನಕೊಪ್ಪಲು ಮಹಾಲಕ್ಷ್ಮಿ, ಶಿವಮಣಿ, ಪುಟ್ಟತಾಯಮ್ಮ, ರತ್ನಮ್ಮ, ಇಲವಾಲ ಗ್ರಾಮದ ಮುಖಂಡ ಗೋವಿಂದರಾಜು ಇನ್ನಿತರರು ಕಾಂಗ್ರೆಸ್ ತೊರೆದು ಮಾಜಿ ಸಚಿವರೂ ಆದ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಜೆಡಿಎಸ್ ಎಸ್‌ಸಿ ವಿಭಾಗದ ಅಧ್ಯಕ್ಷ ಬೆಳವಾಡಿ ಶಿವಕುಮಾರಸ್ವಾಮಿ, ಸಿಂಧುವಳ್ಳಿ ಉಮಾಪತಿ, ಕೆಸರೆ ರೇವಣ್ಣ, ಅರಸನಕೆರೆ ಬೀರಲಿಂಗು, ಹಿನಕಲ್ ಸೋಮು, ದಾಸ್, ಮಹೇಶ್, ಧನಗಳ್ಳಿ ಸ್ವಾಮಿ, ಮುರುಡಗಳ್ಳಿ ಮಹಾದೇವ್, ಚುಂಚರಾಯನಹುಂಡಿ ರವಿ, ಬೀರಿಹುಂಡಿ ಶಿವಣ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...




ಇಂದಿನ ಪಂಚಾಂಗ

21.4.2023 ಶುಕ್ರವಾರ, ಮಳೆ ನಕ್ಷತ್ರ: ಅಶ್ವಿನಿ, 14.04.2023 ರಿಂದ 24.04.2023
ಶ್ರೀ ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ,
ತಿಥಿ: ಪಾಡ್ಯ, ನಕ್ಷತ್ರ: ಭರಣಿ, ರಾಹುಕಾಲ: ಬೆಳಗ್ಗೆ 10.30 ರಿಂದ 12 ರವರೆಗೆ

■ **ಭೂಗೋಳಶಾಸ್ತ್ರ ಹಳೆಯ ವಿದ್ಯಾರ್ಥಿಗಳ ಸಂಘ:** ಉದ್ಘಾಟನಾ ಸಮಾರಂಭ, ಉದ್ಘಾಟನೆ: ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಮೈಸೂರು ವಿವಿ ಕುಲಸಚಿವೆ ವಿ.ಆರ್.ಶೈಲಜಾ ಅವರಿಂದ ಭಾಷಣ, ಅಧ್ಯಕ್ಷತೆ: ಭೂಗೋಳಶಾಸ್ತ್ರ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ.ಸಿ. ಚೌಡಯ್ಯ, ಸ್ಥಳ: ಸಭಾಂಗಣ, 2ನೇ ಮಹಡಿ, ಭೂಗೋಳಶಾಸ್ತ್ರ ಅಧ್ಯಯನ ವಿಭಾಗ, ಬೆಳಗ್ಗೆ 11ಕ್ಕೆ.

■ **ಶ್ರೀ ನಟರಾಜ ಪ್ರತಿಷ್ಠಾನ, ಶ್ರೀ ನಟರಾಜ ಶಿಕ್ಷಣ ಸಂಸ್ಥೆಗಳು, ಶ್ರೀ ಹೊಸಮಠ, ವಾತ್ಸಲ್ಯ ಶಿಕ್ಷಣ ಮಹಾ ವಿದ್ಯಾಲಯ:** ಅಕ್ಕಮಹಾದೇವಿ ಮತ್ತು ಬಸವ ಜಯಂತ್ಯುತ್ಸವ ಹಾಗೂ ವಿದ್ವಾನ್ ಶ್ರೀ ಗುರುಶಾಂತ ಸ್ವಾಮೀಜಿ 28ನೇ ಪುಣ್ಯಾರಾಧನೆ, ಬೆಳಗ್ಗೆ 6ಕ್ಕೆ ಶ್ರೀ ಗುರುಶಾಂತ ಸ್ವಾಮೀಜಿ ಗದ್ದಿಗೆಗೆ ವಿಶೇಷ ಪೂಜೆ, ಲಿಂಗಾಯತ ಹೆಣ್ಣು ಮಕ್ಕಳಿಗೆ ಲಿಂಗದೀಕ್ಷಾ ಸಂಸ್ಕಾರ, ಸಂಜೆ 4.30ಕ್ಕೆ ಅಕ್ಕಮಹಾದೇವಿ ಜಯಂತಿ, ಸಾನ್ನಿಧ್ಯ: ಶ್ರೀ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಶರಣೆ ಜಯದೇವಿ ತಾಯಿ, ಉದ್ಘಾಟನೆ: ರಂಗಾಯಣ ಉಪನಿರ್ದೇಶಕಿ ನಿರ್ಮಲ ಮಠಪತಿ, ಸಂದರ್ಶಕ ಪ್ರಾಧ್ಯಾಪಕ ಪ್ರೊ.ಪ್ರೀತಿ ಶುಭಚಂದ್ರ ಅವರಿಂದ ಅಕ್ಕನ ಆಧ್ಯಾತ್ಮ ಮತ್ತು ಕುವೆಂಪು ಗೃಹ ತಪಸ್ವಿನಿ ಮಾದರಿ ಕುರಿತು ಉಪನ್ಯಾಸ, ಚೂಡಾಮಣಿ ಮತ್ತು ತಂಡದವರಿಂದ ವಚನ ಗಾಯನ, ಸಂಜೆ 7ಕ್ಕೆ ಸಂಕ್ರಾಂತಿ ನಾಟಕ ಪ್ರದರ್ಶನ, ರಚನೆ: ಪಿ.ಲಂಕೇಶ್, ನಿರ್ದೇಶನ: ಕೆ.ವಿ. ರಾಜಶೇಖರಮೂರ್ತಿ, ಸ್ಥಳ: ಶ್ರೀ ನಟರಾಜ ಸಭಾ ಭವನ, ಶ್ರೀ ಹೊಸಮಠ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಇಂಜಿನಿಯರಿಂಗ್ ವಿದ್ಯಾವಿಕಾಸ, ಪ್ರಾಯೋಜಕರು– ವಿದ್ಯಾವಿಕಾಸ ಇಂಜಿನಿಯರಿಂಗ್ ಕಾಲೇಜ್, ಮೈಸೂರು, 6.40 ಅರಿವಿನ ಶಿಖರ, ಗಾಯನ – ಅಂಬಯ್ಯನುಲಿ, ಮತ್ತೂರು ಕುಮಾರಸ್ವಾಮಿ, ವ್ಯಾಖ್ಯಾನ– ಡಾ.ಜ್ಯೋತಿ ಶಂಕರ್, 9.00 ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರೋಗ್ಯ ಕಾರ್ಯಕ್ರಮ, 9.30 ಗಾಂಧೀ ಸ್ಮೃತಿ, 10.00 ಆರ್. ರಂಗಸ್ವಾಮಿ–ನಾಗಸ್ವರ ವಾದನ, 11.30 ಮಿಶ್ರ ಮಾಧುರ್ಯ

ಮಧ್ಯಾಹ್ನ: 12.30 ದೇವರನಾಮ, 12.45 ಕಾದಂಬರಿ ವಿಹಾರ–ಡಾ.ಎಸ್.ಎಲ್. ಭೈರಪ್ಪನವರ ದೂರ ಸರಿದರು ಕಾದಂಬರಿಯ ಬಾನುಲಿ ಓದು ಪ್ರಸ್ತುತಿ–ಉಮೇಶ್ ಎಸ್.ಎಸ್., 1.00 ರಂಗಗೀತೆಗಳು– ಶಿವ ಜಾಲಂಧರ ನಾಟಕದ ಹಾಡುಗಳು, 1.20 ಭಾವಗೀತೆ, 2.50 ಸಿರಿಗನ್ನಡಂ ಗೆಲ್ಗೆ, ಪ್ರಸ್ತುತಿ– ಜಿ.ಕೆ. ರವೀಂದ್ರಕುಮಾರ್, 3.00 ಮೌನದಾಚೆಯ ಬೆಳಕು–ಸದಾಶಿವ ಬ್ರಹ್ಮೇಂದ್ರರ ಜೀವನ ಹಾಗೂ ರಚನೆಗಳನ್ನಾಧರಿಸಿದ ವಿಶೇಷ ಕಾರ್ಯಕ್ರಮ ಸರಣಿ, 4.00 ಮಹಿಳಾರಂಗ– ಕೈಗನ್ನಡಿ, ಸಂಚಿಕೆ ಕಾರ್ಯಕ್ರಮ, ಪ್ರಸ್ತುತಿ– ನಿಶಿತಾ ಕೃಷ್ಣಸ್ವಾಮಿ, 4.30 ವೃತ್ತಿ ಮಾರ್ಗದರ್ಶನ –ಸಾಫ್ಟ್‌ವೇರ್ ಪ್ರಾಡಕ್ಟ್ ಡೆವೆಲಪ್‌ಮೆಂಟ್ ಮತ್ತು ಇಂಡಸ್ಟ್ರಿ ರೆಡಿ ಪ್ರಾಡಕ್ಟ್ಸ್ ವಿಷಯದಲ್ಲಿ ಇರುವ ಅಧ್ಯಯನ ಮತ್ತು ವೃತ್ತಿಪರ ಅವಕಾಶಗಳು ಕುರಿತು ಆರ್. ಸುದರ್ಶನ್ ಅವರೊಂದಿಗೆ ಮಾತುಕತೆ, 6.50 ಕೃಷಿರಂಗ– ಕಿಸಾನ್‌ವಾಣಿ, ಸಿರಿಧಾನ್ಯಗಳ ಕೃಷಿ ಹಾಗೂ ಸಂಸ್ಕರಣೆ ಕುರಿತು ವೀರಾಜಪ್ಪ ಅವರೊಂದಿಗೆ ಸಂದರ್ಶನ. ಸಂದರ್ಶಕರು– ಎಸ್. ಸುಬ್ರಹ್ಮಣ್ಯ, 9.15 ಜನಪದ ಸಂಗೀತ–ನಿಂಗಮ್ಮ ಮತ್ತು ತಂಡ, 10.30 ವಾದ್ಯವೃಂದ–ನಿಲಯದ ಕಲಾವಿದರಿಂದ, 10.30 ಸವಿನೆನಪು

■ **ಶ್ರೀ ರಾಘವೇಂದ್ರಸ್ವಾಮಿ ಸೇವಾ ಸಮಿತಿ:** ಪಂಡಿತ್ ಶ್ರೀ ಮುರಳೀಧರದಾಸ್ ಅವರಿಂದ ಜಗನ್ನಾಥದಾಸರ ಹರಿಕಥಾಮೃತಸಾರ ಕುರಿತು ಪ್ರವಚನ, ಸ್ಥಳ: ಶ್ರೀ ರಾಯರ ಮಠ, ಜಯಲಕ್ಷ್ಮಿಪುರಂ, ಸಂಜೆ 5ಕ್ಕೆ.

■ **ಗಾನಭಾರತೀ :** ಸಂಜೆ 6.15 ರಿಂದ ವಿದುಷಿ ಸಂಯುಕ್ತ ಮತ್ತು ಸಂಜೆ 7.15 ರಿಂದ ವಿದುಷಿ ವಾರಿಜಾ ನಲಿಗಿಯವರಿಂದ ಭರತನಾಟ್ಯ, ಸ್ಥಳ: ವೀಣೆ ಶೇಷಣ್ಣ ಭವನ, ಆದಿಚುಂಚನಗಿರಿ ರಸ್ತೆ, ಕುವೆಂಪುನಗರ.

■ **ಹಿರಿಯ ನಾಗರಿಕರ ವೇದಿಕೆ :** ಉದ್ಘಾಟನಾ ಸಮಾರಂಭ, ಉಪಸ್ಥಿತರು : ಜ್ಞಾನಬುತ್ತಿ ಸಂಸ್ಥೆಯ ಜೈನಹಳ್ಳಿ ಸತ್ಯನಾರಾಯಣಗೌಡ, ಸ್ಥಳ: ನಿವೇದಿತಾನಗರದ ಉದ್ಯಾನವನದಲ್ಲಿರುವ ಅನುಭವ ಮಂಟಪ, ಸಂಜೆ 7ಕ್ಕೆ

■ **ಜೆಎಸ್‌ಎಸ್ ಮಹಾವಿದ್ಯಾಪೀಠ, ಜೆಎಸ್‌ಎಸ್ ಕಲಾಮಂಟಪ :** ಎಳೆಯರ ಮೇಳ–2023 ಸಮಾರೋಪ ಸಮಾರಂಭ, ಅಧ್ಯಕ್ಷತೆ : ಜೆಎಸ್‌ಎಸ್ ಮಹಾವಿದ್ಯಾಪೀಠ ಶಾಲಾ ಶಿಕ್ಷಣ ವಿಭಾಗದ ನಿರ್ದೇಶಕ ಬಿ.ಎ. ರಾಜಶೇಖರ, ಸಮಾರೋಪ ನುಡಿ : ಹಿರಿಯ ರಂಗ ಕಲಾವಿದ ಬಿ.ಎಂ. ರಾಮಚಂದ್ರ, ಮುಖ್ಯ ಅತಿಥಿಗಳು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ಸ್ಥಳ: ನವಜ್ಯೋತಿ ಸಭಾಂಗಣ, ಜೆಎಸ್‌ಎಸ್ ಮಹಿಳಾ ಕಾಲೇಜು, ಸರಸ್ವತಿಪುರಂ, ಸಂಜೆ 4ಕ್ಕೆ.

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಏಪ್ರಿಲ್ 21 ಶುಕ್ರವಾರ 2023


ಸಂಪುಟ: 44 | ಸಂಚಿಕೆ: 6 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4

ಕೆಬಿಜಿಯವರ
ಛೂಮಂತ್ರ.. ಛೂಮಂತ್ರ...



2023 ಕರ್ನಾಟಕ ವಿಧಾನಸಭೆ 1999ರ ಪುನರಾವರ್ತನೆಯ ಆಗರ ಆಗಬಹುದಾ? ■ ಪುಟ–4

ಕೊನೆ ದಿನದಲ್ಲೂ ನಾಮಪತ್ರ ಸಲ್ಲಿಕೆ ಭರಾಟೆ

ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ, ಚಾಮರಾಜ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್, ಎನ್.ಆರ್.ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ ಶಾಹಿದ್ ನಾಮಪತ್ರ ಸಲ್ಲಿಕೆ ■ ಪುಟ–7

ಕೊನೆ ಗಳಿಗೆಯಲ್ಲಿ ಡಿಕೆಶಿ ಅಚ್ಚರಿ ನಡೆ...

ಕನಕಪುರದಲ್ಲಿ ಸಹೋದರ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

- ಕಾನೂನಾತ್ಮಕ ಸಮಸ್ಯೆ ಎದುರಾಗುವ ಆತಂಕ: ಪರ್ಯಾಯ ಆಯ್ಕೆಗೆ ಅವಕಾಶದ ಚಿಂತನೆ
- ಈಗಾಗಲೇ ಅಕ್ರಮ ಆಸ್ತಿ ಸಂಬಂಧ ಇಡಿ, ಸಿಐಡಿ, ಐಟಿ ತನಿಖೆ ಎದುರಿಸುತ್ತಿರುವ ಡಿಕೆಶಿ



ಬೆಂಗಳೂರು, ಏ.20(ಕೆಎಂಶಿ)– ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊನೆ ಗಳಿಗೆಯಲ್ಲಿ ತಮ್ಮ ಸಹೋದರ ಸಂಸದ ಡಿ.ಕೆ.ಸುರೇಶ್ ಅವರನ್ನು ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿ, ರಾಜಕೀಯ ವಲಯದಲ್ಲಿ ದಿಗ್ಭ್ರಮೆ ಮೂಡಿಸಿದ್ದಾರೆ.

ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನ ಏರಲು ಮುಂಚೂಣಿಯಲ್ಲಿರುವ ಶಿವಕುಮಾರ್ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಇಂದು ತನ್ನ ಸಹೋದರನಿಂದ ಮೂರು ನಾಮಪತ್ರಗಳನ್ನು ಸಲ್ಲಿಕೆ ಮಾಡಿಸಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿರುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದ್ದ ಶಿವಕುಮಾರ್ ಕಡೇ ಗಳಿಗೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಏಪ್ರಿಲ್ 17ರಂದು ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಅದರೆ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಇಂತಹ ತೀರ್ಮಾನ ಕೈಗೊಂಡರು ಎನ್ನಲಾಗಿದೆ. ಶಿವಕುಮಾರ್ ಸಲ್ಲಿಸಿರುವ ನಾಮಪತ್ರದಲ್ಲಿ ಕೆಲವು ಕಾನೂನು ಲೋಪಗಳಿರುವುದನ್ನು ಬಿಜೆಪಿ ಪತ್ತೆ ಹಚ್ಚಿದೆ. ಅವರ ಅರ್ಜಿಯ ಬಗ್ಗೆ ಪಕ್ಷದ ಕೇಂದ್ರೀಯ ಕಾನೂನು ● 6ನೇ ಪುಟಕ್ಕೆ

ಚುನಾವಣಾ ಹೊತ್ತಿನಲ್ಲೇ ಡಿಕೆಶಿಗೆ ಬಿಗ್ ಶಾಕ್: ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು



ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಾದ ಪ್ರತಿವಾದ ಮಂಡಿಸಲಾಗಿತ್ತು. ಅದನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿದೆ. 2019ರಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್?: ಈ ಹಿಂದೆ ಡಿಕೆಶಿ ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

> “ಕೆಲವೊಂದು ಕುತಂತ್ರಗಳು ನಡೆಯಬಹುದು. ಏನು ಬೇಕಾದರೂ ಆಗಬಹುದು. ಬಿಜೆಪಿ ಸರ್ಕಾರಕ್ಕೆ ನಮ್ಮ ಮೇಲೆ ಕಣ್ಣಿದೆ. ಇವರು ಯಾವ ಸಂದರ್ಭದಲ್ಲಿ ಏನು ಮಾಡುತ್ತಾರೋ ಗೊತ್ತಿಲ್ಲ. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ.
> –ಡಿ.ಕೆ.ಸುರೇಶ್



ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಮೈಸೂರು ನಗರಪಾಲಿಕೆಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್, ಸಂಸದ ಪ್ರತಾಪ್‌ಸಿಂಹ, ಮಾಜಿ ಎಂಎಲ್‌ಸಿ ತೋಂಟದಾರ್ಯ ಹಾಗೂ ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು. (ವರದಿ: ಒಳಪುಟ)

ಇಂದು ನಾಮಪತ್ರಗಳ ಪರಿಶೀಲನೆ, ಏ.24 ಉಮೇದುವಾರಿಕೆ ಹಿಂಪಡೆಯಲು ಕಡೇ ದಿನ

ಜಿಲ್ಲೆಯಲ್ಲಿ ಒಟ್ಟು 275 ನಾಮಪತ್ರ ಸಲ್ಲಿಕೆ

ಮೈಸೂರು, ಏ.20(ಆರ್‌ಕೆ)– ಮೇ 10 ರಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸ ಬಯಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಗೊಂಡಿದೆ.

ಏ.13 ರಿಂದ ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಚುನಾವಣಾಧಿಕಾರಿಗಳು 2023ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸ್ವೀಕರಿಸಲು ಆರಂಭಿಸಿದ್ದರು. ಮೊದಲ ದಿನ 16, ಏ.15 ರಂದು 20, ಏ.17 ರಂದು 51, ಏ.18 ರಂದು 34, ಏ.19 ರಂದು 56 ಹಾಗೂ ಏ.20(ಕಡೇ ದಿನ)ರಂದು 98 ಸೇರಿ ಒಟ್ಟು 275 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಕೆಲ ಅಭ್ಯರ್ಥಿಗಳು ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದರೆ, ಮತ್ತೆ ಕೆಲವರು 2–3 ನಾಮಪತ್ರ ಸಲ್ಲಿಸಿದ್ದಾರೆ. ಹಾಗಾಗಿ ಅಭ್ಯರ್ಥಿಗಳ ನಿಖರ ಸಂಖ್ಯೆ ಲಭ್ಯವಾಗಿಲ್ಲ. ನಾಳೆ (ಏ.21) ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಕ್ರಮಬದ್ಧವಾದ ಹೆಸರನ್ನು ಪ್ರಕಟಿಸಲಾಗುವುದು. ಏ.24ರ ಸೋಮವಾರ ಮಧ್ಯಾಹ್ನ 3 ಗಂಟೆವರೆಗೆ ಉಮೇದುವಾರಿಕೆ ಹಿಂಪಡೆಯಲು ● 6ನೇ ಪುಟಕ್ಕೆ

ಇಂದು ದ್ವಿತೀಯ ಪಿಯು ಫಲಿತಾಂಶ



ಬೆಂಗಳೂರು: 2022–23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಶುಕ್ರವಾರ) ಪ್ರಕಟವಾಗಲಿದೆ. ಫಲಿತಾಂಶ ಘೋಷಣೆ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆಯ ನಂತರ ಜಾಲತಾಣ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. 2022–23ನೇ ಶೈಕ್ಷಣಿಕ ಸಾಲಿನಲ್ಲಿ 7,27,387 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾ.9 ರಿಂದ ಏ.29ರವರೆಗೂ ಪರೀಕ್ಷೆಗಳು ನಡೆದಿದ್ದವು. ವಿದ್ಯಾರ್ಥಿಗಳು 11 ಗಂಟೆಯ ನಂತರ ಅಧಿಕೃತ ಜಾಲತಾಣ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ.

ಮೈಸೂರು, ಚಾಮರಾಜನಗರದಲ್ಲಿ ಪ್ರಧಾನಿ ಮೋದಿ ಪ್ರಚಾರ



■ ಸಂಸದ ಪ್ರತಾಪ ಸಿಂಹ ಮಾಹಿತಿ ■ ಸೋಲಿನ ಭಯದಿಂದ ಮೊಮ್ಮಗನ ಕರೆತಂದು ಜನರಲ್ಲಿ ಭಾವನಾತ್ಮಕತೆ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ

ಮೈಸೂರು, ಏ.20 (ಎಂಟಿವೈ)– ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಮೈಸೂರು–ಕೊಡಗು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸ್ಟಾರ್ ಪ್ರಚಾರಕರ ಕೊರತೆಯಿಲ್ಲ. ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಸ್ಟಾರ್ ಪ್ರಚಾರಕರು ಕಣಕ್ಕಿಳಿಯಲಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಅನೇಕ ಸ್ಟಾರ್ ಪ್ರಚಾರಕರು ಪ್ರಚಾರ ನಡೆಸಲಿದ್ದಾರೆ. ಮೈಸೂರಲ್ಲಿ ಮೋದಿ ಅವರ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಚಾಮರಾಜನಗರದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ನಿಗದಿಯಾಗಲಿದೆ ಎಂದರು.



ಕಾಂಗ್ರೆಸ್‌ನಿಂದಲೇ ಮ್ಯಾಚ್ ಫಿಕ್ಸಿಂಗ್: ವರುಣ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ● 9ನೇ ಪುಟಕ್ಕೆ

ಅಂತರ್‌ಯುದ್ಧ ಪೀಡಿತ ಸುಡಾನ್‌ನಲ್ಲಿ ನಲುಗಿರುವ

ಹೆಚ್.ಡಿ.ಕೋಟೆ, ಹುಣಸೂರು ತಾಲೂಕಿನ 80ಕ್ಕೂ ಅಧಿಕ ಹಕ್ಕಿಪಿಕ್ಕಿ ಜನ

- ತಾಯ್ನಾಡಿಗೆ ಮರಳಲು ಹಾತೊರೆಯುತ್ತಿರುವ ಕುಟುಂಬಗಳು
- ಕೇಂದ್ರ ಸರ್ಕಾರದ ನೆರವಿಗೆ ಅಂಗಲಾಚುತ್ತಿರುವ ಬಡಪಾಯಿಗಳು




ಹೆಚ್.ಡಿ.ಕೋಟೆ, ಏ.20–ದಕ್ಷಿಣ ಆಫ್ರಿಕಾದ ಸುಡಾನ್‌ನಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಸೈನಿಕ ದಂಗೆಯಿಂದಾಗಿ ಅಲ್ಲಿಗೆ ತೆರಳಿರುವ ಹೆಚ್.ಡಿ.ಕೋಟೆ ಮತ್ತು ಹುಣಸೂರು ತಾಲೂಕಿನ 80ಕ್ಕೂ ಹೆಚ್ಚು ಹಕ್ಕಿಪಿಕ್ಕಿ ಜನ ತುತ್ತು ಅನ್ನಕ್ಕೂ ಪರದಾಡುತ್ತಾ, ಜೀವ ಉಳಿಸಿಕೊಂಡು ತಾಯ್ನಾಡಿಗೆ ಮರಳುವುದು ಹೇಗೆ ಎಂಬ ಚಿಂತೆಗೊಳಗಾಗಿದ್ದಾರೆ. ಕೇಂದ್ರ ಸರ್ಕಾರ ತಮ್ಮ ನೆರವಿಗೆ ಬರಬೇಕೆಂದು ಮನವಿ ಮಾಡಿದ್ದಾರೆ.

ಹೆಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್, ಹುಣಸೂರು ತಾಲೂಕಿನ 1ನೇ ಹಾಗೂ 2ನೇ ಪಕ್ಷಿರಾಜಪುರ ಗ್ರಾಮದ ಹಕ್ಕಿಪಿಕ್ಕಿ ಸಮುದಾಯದವರು ಗಿಡಮೂಲಿಕೆಗಳ ಔಷಧಿ ಮಾರಾಟ ಹಾಗೂ ಮಸಾಜ್ ಮಾಡಿ ಹಣ ಗಳಿಸುವ ಉದ್ದೇಶದಿಂದ 2022ರ ಡಿಸೆಂಬರ್ ಮೊದಲ ವಾರದಲ್ಲಿ ಸುಡಾನ್‌ಗೆ ತೆರಳಿದ್ದರು. ● 9ನೇ ಪುಟಕ್ಕೆ

ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಮೆರವಣಿಗೆ ನಂತರ

ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ

ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿದ್ದೇನೆ; ಮತ್ತೊಮ್ಮೆ ಆಯ್ಕೆ ಮಾಡಿದರೆ ಇನ್ನೂ ಹೆಚ್ಚಿನ ಅಭಿವೃದ್ಧಿ: ಸಾರಾ



ಕೆ.ಆರ್.ನಗರ, ಏ.20– ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಶಾಸಕ ಸಾ.ರಾ.ಮಹೇಶ್ ಸಾವಿರಾರು ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಸುಪ್ರಿಯಾ ಬಣಗಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಪತ್ನಿ ಅನಿತಾ ಮಹೇಶ್, ಪುತ್ರರಾದ ಡಾ.ಧನುಷ್, ಜಯಂತ್, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಪಕ್ಷದ ಮುಖಂಡರಾದ ಅಚ್ಯುತಾನಂದ್, ಚಂದ್ರಶೇಖರ್, ಡಾ.ಮೆಹಬೂಬ್ ಖಾನ್, ಎಂ.ಟಿ.ಕುಮಾರ್, ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಹಂಪಾಪುರ ಕುಮಾರ್, ದಲಿತ ಮುಖಂಡ ಹನಸೋಗೆ ನಾಗರಾಜ್ ಅವರುಗಳು ಸಾಥ್ ನೀಡಿದರು.

ಬೆಳಗ್ಗೆ ನಾಡದೇವತೆ ಶ್ರೀಚಾಮುಂಡೇಶ್ವರಿಗೆ ತಮ್ಮ ಕುಟುಂಬದ ಸದಸ್ಯರೊಂದಿಗೆ ತೆರಳಿ ಪೂಜೆ ಸಲ್ಲಿಸಿದ ಸಾ.ರಾ.ಮಹೇಶ್, ನಂತರ ಚುಂಚನಕಟ್ಟೆ ಶ್ರೀರಾಮ ದೇವಸ್ಥಾನ ಹಾಗೂ ಶ್ರೀವೀರಾಂಜನೇಯಸ್ವಾಮಿಗೆ ಕೈ ಮುಗಿದು ಮಾಲಾರ್ಪಣೆ ಮಾಡಿ, ಸ್ವಗ್ರಾಮ ಸಾಲಿಗ್ರಾಮದ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಅರ್ಚನೆ ಮಾಡಿಸಿದ ಬಳಿಕ ತಂದೆ ತಾಯಿ ಆಶೀರ್ವಾದ ಪಡೆದು ಕೆ.ಆರ್.ನಗರದ ಶ್ರೀತೋಪಮ್ಮನವರ ದೇವಸ್ಥಾನದಲ್ಲಿ ಕಾರ್ಯಕರ್ತರು ಏರ್ಪಡಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ಹರಿದುಬಂದ ಜನಸಾಗರ: ಪೂಜೆ ಸಲ್ಲಿಸಿದ ಬಳಿಕ ಶಾಸಕ ಸಾ.ರಾ.ಮಹೇಶ್ ತೆರೆದ ವಾಹನದಲ್ಲಿ ಸಾವಿರಾರು ಜೆಡಿಎಸ್ ಮುಖಂಡರು, ಕಾರ್ಯಕರ್ತರೊಂದಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿದರು. ಈ ವೇಳೆ ಗರುಡಗಂಭ ವೃತ್ತದಲ್ಲಿ ಕಾರ್ಯಕರ್ತರು ಭಾರೀ ಗಾತ್ರದ ಮಲ್ಲಿಗೆ ಹಾರ ಹಾಕಿ ಸಾ.ರಾ.ಮಹೇಶ್, ● 9ನೇ ಪುಟಕ್ಕೆ

ನಕ್ಕರೆ ಅದೇ ಸ್ವರ್ಗ

ಗಂಡ : (ರೇಗುತ್ತಾ) "ನೀನು ಮಾಡೋ ಅಡುಗೆ ನಮ್ಮ ತಾಯಿ ಮಾಡ್ತಿದ್ದ ಹಾಗಿಲ್ಲ"

ಹೆಂಡತಿ : (ಸಿಟ್ಟಿನಿಂದ) "ನೀವು ತರೋ ಸಂಬಳ ನನ್ನ ತಂದೆ ತರ್ತಿದ್ದ ಹಾಗಿಲ್ಲ!"

ಮೈಸೂರು ಮಿತ್ರ

ಶುಕ್ರವಾರ, 21 ಏಪ್ರಿಲ್ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಏನನ್ನೇ ಆದರೂ ಸಂತೋಷವಾಗಿ ಅಭಿವ್ಯಕ್ತಿಗೊಳಿಸಿದರೆ ಅದು ಚೆನ್ನಾಗಿ ಬರೆದಂತೆಯೇ –ಮಾಂಟೆಗೋ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಗುಡ್ಡಕ್ಕೆ ಕಲ್ಲು ಹೊತ್ತಂತೆ, ಸಮುದ್ರಕ್ಕೆ ನೀರು ಹೊತ್ತಂತೆ

ನಿಮ್ಮ ಪತ್ರಗಳು

ಬಾಗಿರುವ ಮರದ ಟೊಂಗೆ ತೆರವುಗೊಳಿಸಿ...!



ಮಾನ್ಯರೆ,

ಮೈಸೂರಿನ ಜೆಎಲ್‌ಬಿ ರಸ್ತೆ ನಾದಬ್ರಹ್ಮ ಸಂಗೀತ ಸಭಾದ ಹತ್ತಿರ, ತುಳಸೀದಾಸ್ ಆಸ್ಪತ್ರೆಯ ಎದುರಿನ ಪಾದಚಾರಿಗಳ ರಸ್ತೆಯಲ್ಲಿ ಮರದ ಟೊಂಗೆ ಫುಟ್‌ಪಾತ್‌ಗೆ ಬಾಗಿರುವುದರಿಂದ, ಬೆಳಗಿನ ಮತ್ತು ಸಾಯಂಕಾಲದ ವಾಯುವಿಹಾರಕ್ಕೆ ಹೋಗುವವರಿಗೆ ಮತ್ತು ಪಾದಚಾರಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ.

ಇದುವರೆಗೂ ಹಲವಾರು ಜನರು ಮರದ ಟೊಂಗೆಗೆ ತಲೆಯನ್ನು ಹೊಡೆಸಿಕೊಂಡು ಗಂಭೀರವಾದ ಗಾಯಗಳು ಆಗಿರುವ ನಿದರ್ಶನಗಳು ಇವೆ. ಮರದ ಟೊಂಗೆಯನ್ನು ಕಡಿದು ತೆರವುಗೊಳಿಸುವುದರಿಂದ ಮರಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ. ಆದರೆ ಹಾಗೆ ಇದ್ದರೆ ಇನ್ನೂ ಅನಾನುಕೂಲ ಹಾಗೂ ಗಂಭೀರ ಪ್ರಮಾಣದ ಅನಾಹುತಗಳು ಆಗುವುದರಲ್ಲಿ ಸಂಶಯವಿಲ್ಲ.

ಆದ್ದರಿಂದ ಕಾರ್ಪೊರೇಷನ್ ಅಧಿಕಾರಿಗಳು ಅಥವಾ ಸಂಬಂಧಪಟ್ಟ ಅರಣ್ಯ ಇಲಾಖೆಯವರು ಇದರ ಬಗ್ಗೆ ಕೂಡಲೇ ಗಮನ ಹರಿಸಿ ಮರದ ಟೊಂಗೆಯನ್ನು ಕಡಿದು ಫುಟ್‌ಪಾತನ್ನು ಸರಿಗೊಳಿಸಿ ಪಾದಚಾರಿಗಳಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ.

–ಮಂಜುನಾಥ ಹೆಗಡೆ, ಚಾಮುಂಡಿಪುರಂ, ಮೈಸೂರು.

ವಾಸು ಅವರಿಗೆ ಟಿಕೆಟ್ ತಪ್ಪಿದ್ದು ಚಾಮರಾಜ ಕ್ಷೇತ್ರದ ಜನರ ದೌರ್ಭಾಗ್ಯ

ಮಾನ್ಯರೆ,

ಮಾಜಿ ಮೇಯರ್ 'ವಾಸು' ಎಂದರೆ, ಮೈಸೂರಿನ ಜನರಿಗೆ ಚಿರಪರಿಚಿತ ಹೆಸರು. ಇವರು ಶಾಸಕರಾಗಿದ್ದ ಅವಧಿಯಲ್ಲಿ ಕೈಗೊಂಡ ಸಾರ್ವಜನಿಕ ಕೆಲಸಗಳು ಜನಮಾನಸದಲ್ಲಿ ಉಳಿಯುವಂತದ್ದು. ಮೈಸೂರಿನ ಕೆಆರ್‌ಎಸ್ ರಸ್ತೆಯ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಲಕ್ಷಾಂತರ ಮಂದಿ ಇದರ ಅನುಕೂಲ ಪಡೆಯುತ್ತಿದ್ದಾರೆ. ಹಾಗೆಯೇ ಟ್ರಾಮಾ ಸೆಂಟರ್, ಪಂಚಕರ್ಮ ಮತ್ತು ಇಎಸ್‌ಐ ಆಸ್ಪತ್ರೆ, ಪಡುವಾರಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಮಹಾರಾಣಿ ಕಾಲೇಜು... ಇನ್ನೂ ಅನೇಕ ಜನಪರ ಕೆಲಸಗಳನ್ನು ಮಾಡಿದರೂ ಕಳೆದ ಚುನಾವಣೆಯಲ್ಲಿ ಗೆಲುವು ಸಿಗಲಿಲ್ಲ. ಕಾರಣ ಇವುಗಳು ನನ್ನ ಅವಧಿಯಲ್ಲಿ ಆದ ಕೆಲಸಗಳೆಂದು ಪ್ರಚಾರ ಪಡೆಯದೇ ಹೋದದ್ದು, ಪ್ರಾಮಾಣಿಕ ರಾಜಕಾರಣಿ ಹಾಗೂ ಜಾತ್ಯಾತೀತ ಮನೋಭಾವದ ಇಂತವರು ರಾಜಕೀಯದಲ್ಲಿ ಇರುವ ಅವಶ್ಯಕತೆ ಇದೆ. ಆದರೆ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ತಪ್ಪಿದ್ದು, ಚಾಮರಾಜ ಕ್ಷೇತ್ರದ ಜನರ ದೌರ್ಭಾಗ್ಯ.

–ಬೂಕನಕೆರೆ ವಿಜೇಂದ್ರ, ಮೈಸೂರು.

'ಮೈಸೂರು ಮಿತ್ರ' ನಮ್ಮೆಲ್ಲರ ಮಿತ್ರ

ಮಾನ್ಯರೆ,

ನಮ್ಮ 'ಮೈಸೂರು ಮಿತ್ರ' ದಿನಪತ್ರಿಕೆಯು 44ರ ಸಂಭ್ರಮವನ್ನು ಆಚರಿಸಿಕೊಂಡಿದೆ. ಅದಕ್ಕಾಗಿ ನಾವೆಲ್ಲರೂ ಶುಭಾಶಯ ಕೋರಬೇಕು. ಒಂದು ದಿನಪತ್ರಿಕೆ ಇಷ್ಟೊಂದು ಜನರಿಗೆ ಹತ್ತಿರವಾಗುವುದು ಎಂದರೆ ಸಾಮಾನ್ಯ ಮಾತಲ್ಲ. ಈಗಿನ ನೂರಾರು ದಿನಪತ್ರಿಕೆಯ ಪೈಪೋಟಿಯಲ್ಲಿ ನಂ.1 ನಮ್ಮ 'ಮೈಸೂರು ಮಿತ್ರ'. ಪಾರದರ್ಶಕ ವಿಷಯ, ವಸ್ತುಸ್ಥಿತಿಯಲ್ಲಿ ಸದಾ ಮುಂದು. 'ಮೈಸೂರು ಮಿತ್ರ'ದ 'ಕೆಬಿಜಿ ಸಾರ್' ಮತ್ತು ಪ್ರತಿ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಂದ ಈ ಯಶಸ್ಸು ಸಾಧ್ಯ. 'ಮೈಸೂರು ಮಿತ್ರ' ದಿನಪತ್ರಿಕೆ ಇನ್ನೂ ಎತ್ತರಕ್ಕೆ ಬೆಳೆಯಲಿ. ಎಲ್ಲರಿಗೂ ಶುಭಕಾಮನೆಗಳು.

– ಸಂತೋಷ, ಮೈಸೂರು

ಅನಧಿಕೃತ ಶಾಲೆಗಳಿಗೆ ಕಡಿವಾಣ ಅಗತ್ಯ


ಮಾನ್ಯರೆ,

ಪ್ರಸ್ತುತ ಶಿಕ್ಷಣ ಎಂಬುದು ವ್ಯಾಪಾರವಾಗಿದೆ. ಉದ್ಯಮದಾರರು ತಮ್ಮ ಹಣವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಹೂಡಿಕೆ ಮಾಡುತ್ತಿದ್ದು, ಈ ಮೂಲಕ ಹಣ ಗಳಿಸುವುದೇ ಅವರ ಪ್ರಥಮ ಆದ್ಯತೆಯಾಗಿದ್ದು, ಉತ್ತಮ ಶಿಕ್ಷಣ ನೀಡುವುದು ಅಸಾಧ್ಯವಾಗಿದೆ.

ಕರ್ನಾಟಕ ರಾಜ್ಯದಲ್ಲಿ ಅಂಕಿ ಅಂಶಗಳ ಪ್ರಕಾರ ಶೇ 20 ರಷ್ಟು ಖಾಸಗಿ ಶಾಲೆಗಳು ಅನಧಿಕೃತವಾಗಿರುವುದು ಕಳವಳಕಾರಿ ಅಂಶವಾಗಿದೆ. ಇದು ಶಾಲೆಯ ದಾಖಲಾತಿಯ ಸಮಯದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಗೊಂದಲ ಮೂಡುವಂತೆ ಮಾಡುತ್ತದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮವಿರುವ 7269, ಸಿಬಿಎಸ್‌ಇ ಪಠ್ಯಕ್ರಮವಿರುವ 704, ಐಸಿಎಸ್‌ಇ ಪಠ್ಯಕ್ರಮವಿರುವ 300 ಹಾಗೂ ಅಂತರರಾಷ್ಟ್ರೀಯ ಶಾಲೆಗಳು 9 ಇದ್ದು, ಇವುಗಳ ಪೈಕಿ 1600ಕ್ಕೂ ಹೆಚ್ಚಿನ ಶಾಲೆಗಳು ಅಂದರೆ ಶೇ.20ರಷ್ಟು ಅನಧಿಕೃತವಾಗಿವೆ. ಈ ಅನಧಿಕೃತ ಶಾಲೆಗಳ ನೋಂದಣಿ ಇಲ್ಲದಿರುವುದು ಸೇರಿದಂತೆ ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮವಿಲ್ಲದಂತಾಗಿದೆ. ಹೀಗೆ ಅನೇಕ ನಿಯಮಗಳನ್ನು ಉಲಂಘಿಸಿರುವುದು ಆತಂಕಕಾರಿಯಾಗಿದೆ. ಇಂತಹ ಶಾಲೆಗಳನ್ನು ಶಿಕ್ಷಣ ಇಲಾಖೆ ಗುರುತಿಸಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅನಧಿಕೃತ ಶಾಲೆಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿಲ್ಲ.

ಸರ್ಕಾರ ಇಂತಹ ಅನಧಿಕೃತ ಶಾಲೆಗಳನ್ನು ಪ್ರತಿ ವರ್ಷ ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ಪ್ರತ್ಯೇಕ ಸರ್ಕಾರಿ ಸಂಸ್ಥೆಯನ್ನು ಶಿಕ್ಷಣ ಇಲಾಖೆಯೊಳಗೆ ಸ್ಥಾಪಿಸಬೇಕು ಮತ್ತು ಇಂತಹ ಶಾಲೆಗಳಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕು.

–ರಾಸುಮ ಭಟ್, ಚಿಕ್ಕಮಗಳೂರು.



ಕೆಬಿಜಿಯವರ

ಛೂಮಂತ್ರ... ಛೂಮಂತ್ರ... ಛೂಮಂತ್ರ...

2023 ಕರ್ನಾಟಕ ವಿಧಾನಸಭೆ 1999ರ ಪುನರಾವರ್ತನೆಯ ಆಗರ ಆಗಬಹುದಾ?



ಸೋನಿಯಾ ಗಾಂಧಿ




ವಿ. ಸೋಮಣ್ಣ



ಸಿದ್ದರಾಮಯ್ಯ



ಆರ್. ಅಶೋಕ್



ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಬೇಸಿಗೆ ಬಿಸಿಲ ಧಗೆ ಜತೆಗೆ ಚುನಾವಣೆಯ ಕಾವು ಕೂಡ ಹೆಚ್ಚಾಗುತ್ತಿದೆ. ಈ ಕಾವು ಮುಂದಿನ ತಿಂಗಳು ಹೊಸ ಸರ್ಕಾರ ಹುಟ್ಟು ಹಾಕುತ್ತದೆ. ಈ ಬಾರಿಯ ಚುನಾವಣೆಯಲ್ಲಿ ನೇರ ಹಣಾಹಣಿ ಇರುವುದು ಹಾಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಡುವೆ. ಜೆಡಿಎಸ್ ಪಕ್ಷ ಕಾಂಗ್ರೆಸ್, ಬಿಜೆಪಿ ಎರಡಕ್ಕೂ ಪೈಪೋಟಿ ನೀಡಲು ಸಜ್ಜಾಗಿದೆ. ಒಂದು ವೇಳೆ ಕನ್ನಡದ ಮತದಾರರು ಅತಂತ್ರ ನಿರ್ಣಯವನ್ನು ನೀಡಿದರೆ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ರಚನೆ ಮಾಡಲು ಎರಡೂ ಪಕ್ಷಗಳಿಗೆ 'ನೆರವಾಗಿ' ಕಿಂಗ್ ಮೇಕರ್ ಆಗಲು ಅಥವಾ ಅದೃಷ್ಟ ಮತ್ತೆ ತಮ್ಮದೇ ಕೈ ಹಿಡಿದರೆ 'ಕಿಂಗ್' ಆಗುವ ವಿಶ್ವಾಸದಲ್ಲಿದ್ದಾರೆ. ಈ ಹಿಂದೆ 2006ರಲ್ಲಿ (ಬಿಜೆಪಿ–ಜೆಡಿಎಸ್), 2018ರಲ್ಲಿ (ಕಾಂಗ್ರೆಸ್ –ಜೆಡಿಎಸ್) ಜೊತೆಯಾಟ ಸಾಗಿತ್ತು. ಆಗ 'ದೋಸ್ತಿ' ಆದಂತೆ 2023ರಲ್ಲಿಯೂ ಪುನರಾವರ್ತನೆ ಆಗಬಾರದೇಕೆ? ರಾಜಕೀಯ ಎಂದರೆ ಅನಿರೀಕ್ಷಿತಗಳ ಆಟದ ಮೈದಾನ. ಇಲ್ಲಿ ಯಾರು ಚೆನ್ನಾಗಿ ಆಡುತ್ತಾನೋ ಅವನೇ 'ಚಾಂಪಿಯನ್'.

ಇದು ಒಂದು ಕಡೆ ಇರಲಿ. ಈಗ ನನಗೆ ಅಚ್ಚರಿ ಎನಿಸುತ್ತಿರುವುದು 2023ರ ವಿಧಾನ ಸಭೆ ಮತ್ತು 1999ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಾಕಷ್ಟು ಸಾಮ್ಯತೆಗಳಿವೆಯೇ ಎಂದು. ಬಹುಶಃ ಹೌದು ಎನಿಸುತ್ತದೆ.

ಸೋನಿಯಾ ಗಾಂಧಿ 1998ರ ಮಾರ್ಚ್‌ನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾದರು. 1999ರ ಅಕ್ಟೋಬರ್‌ನಲ್ಲಿ ಚುನಾವಣೆ ನಡೆಯುವುದಕ್ಕೆ ಒಂದು ವರ್ಷದ ಮುನ್ನ ಆಕೆಗೆ ಪಟ್ಟ ಕಟ್ಟಲಾಯಿತು. ಈಗ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಂದಾಜು ಒಂದು ವರ್ಷ ಮುನ್ನ ಅಂದರೆ 2022ರ ಸೆಪ್ಟೆಂಬರ್‌ನಲ್ಲಿ ನಮ್ಮ ಕನ್ನಡಿಗರೇ ಆದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1999ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿದ್ದವರು ಎಸ್. ಎಂ. ಕೃಷ್ಣ. ಚುನಾವಣೆ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಕೃಷ್ಣ ಅವರು ಮುಖ್ಯಮಂತ್ರಿಯಾದರು. 2023– ಕೆಪಿಸಿಸಿ ಅಧ್ಯಕ್ಷರಾಗಿರುವವರು ಡಿ.ಕೆ. ಶಿವಕುಮಾರ್. ಕಾಂಗ್ರೆಸ್‌ಗೆ 1999ರ ಚುನಾವಣೆ ಫಲಿತಾಂಶವನ್ನು 2023ರಲ್ಲಿಯೂ ಪುನರಾವರ್ತನೆ ಮಾಡಲು ಸಾಧ್ಯವೇ? ಒಂದು ವೇಳೆ ಇದು ಸಾಧ್ಯವಾದರೆ 1999ರಲ್ಲಿ ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆದಂತೆ ಡಿ.ಕೆ.ಶಿವಕುಮಾರ್ 2023ರಲ್ಲಿ ಮುಖ್ಯಮಂತ್ರಿ ಆಗುವರೇ?

1999ರಲ್ಲಿ ಕೇಂದ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಒಂದು ನಡೆಯಿತು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ (ಏಪ್ರಿಲ್ 17,1999) ಸೋತು, ಅವರ ಸರ್ಕಾರ ಕುಸಿಯಿತು. ಇದರಿಂದ ಕರ್ನಾಟಕ ವಿಧಾನಸಭೆ ಚುನಾವಣೆ (ಅಕ್ಟೋಬರ್ 1999) ಮತ್ತು ಲೋಕಸಭಾ ಚುನಾವಣೆಯನ್ನು (ಸೆಪ್ಟೆಂಬರ್–ಅಕ್ಟೋಬರ್ 1999) ಒಟ್ಟಾಗಿ ನಡೆಸುವ ತೀರ್ಮಾನ ಕೈಗೊಂಡಿತು ಚುನಾವಣಾ ಆಯೋಗ.

ಚುನಾವಣೆ ಹೊಸ್ತಿಲಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿ, ಸೋನಿಯಾ ಗಾಂಧಿ ಅವರನ್ನು ರಾಯ್‌ಬರೇಲಿ ಕ್ಷೇತ್ರದಿಂದ ಉಮೇದುವಾರರನ್ನಾಗಿ ಮಾಡಲು ತೀರ್ಮಾನಿಸಿತು. ನೆಹರೂ–ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್ ನಾಯಕರ ದಾಸ್ಯ ಸಂಸ್ಕೃತಿಯನ್ನು 1999ರ ಲೋಕಸಭಾ ಚುನಾವಣೆಯಿಂದ ಮತ್ತೊಂದು ಹಂತಕ್ಕೆ ಕೊಂಡೊಯ್ಯಿತು ಎನ್ನಿಸುತ್ತದೆ. ಸೋನಿಯಾ ಗಾಂಧಿಯ ಮುಂದೆ ಕಾಂಗ್ರೆಸ್ ಚುನಾವಣೆ ಸಮಿತಿ ಮತ್ತೊಂದು ಕೋರಿಕೆಯನ್ನೂ ಇಟ್ಟಿತು. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿಗೆ ಗೆಲುವು ನಿಶ್ಚಿತ ಎಂಬುದು ಮನವರಿಕೆಯಾಗಿತ್ತು. ಏಕೆಂದರೆ ಇದು ಕಾಂಗ್ರೆಸ್ ಮತ್ತು ಮುಖ್ಯವಾಗಿ ನೆಹರೂ–ಗಾಂಧಿ ಕುಟುಂಬದ ಭದ್ರಕೋಟೆಯಾಗಿತ್ತು. ಸೋನಿಯಾ ಅವರನ್ನು ರಾಷ್ಟ್ರೀಯ ನಾಯಕಿ ಎಂದು ಬಿಂಬಿಸಲು ದಕ್ಷಿಣ ಭಾರತದ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಮನವಿ ಮಾಡಿತು. ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಲಾಗಿತ್ತು. ಅದಕ್ಕಾಗಿಯೇ ಬಳ್ಳಾರಿಯ ಅಂದಿನ ಹಾಲಿ ಸಂಸದ ಕೆ.ಸಿ. ಕೊಂಡಯ್ಯ ತಮ್ಮ ಸ್ಥಾನವನ್ನು ಸೋನಿಯಾ ಗಾಂಧಿಗೆ 'ಸ್ವಯಂ ಪ್ರೇರಿತ'ವಾಗಿ ಬಿಟ್ಟುಕೊಟ್ಟರು.

ಭಾರತೀಯ ಚುನಾವಣಾ ಇತಿಹಾಸದಲ್ಲಿ ಬಹುಶಃ ಒಬ್ಬ ವ್ಯಕ್ತಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವ ಪರಿಪಾಠಕ್ಕೆ ಇದು ನಾಂದಿ ಹಾಡಿತು. ನಮ್ಮ ಸಂವಿಧಾನ ಮತ್ತು ಚುನಾವಣೆ ಸಂಬಂಧ ನೀತಿ ನಿಯಮಗಳೇ ಇದಕ್ಕೆ ಕಾರಣ. ಇದು ಎರಡೂ ಕ್ಷೇತ್ರಗಳಿಂದ ತಮ್ಮ ಶಕ್ತಿ ಅಥವಾ ಜನಪ್ರಿಯತೆಯನ್ನು ಜಗಜ್ಜಾಹೀರು ಮಾಡಲು ಒಬ್ಬ ಅಭ್ಯರ್ಥಿಗೆ ಅವಕಾಶ ಕಲ್ಪಿಸಿಕೊಟ್ಟಿತು. ಕಾಂಗ್ರೆಸ್ ಭಟ್ಟಂಗಿತನದ ಪರಮಾವಧಿ ಇದೇ ಮೊದಲಲ್ಲ. ನೆಹರೂ ಕಾಲದಿಂದಲೂ ಇದು ಜಾರಿಯಲ್ಲಿತ್ತು. **ಆದರೆ ಸಂಪೂರ್ಣ ಶರಣಾಗತಿ ಎನ್ನುವುದು ಆರಂಭವಾಗಿದ್ದು ಕಾಂಗ್ರೆಸ್ಸಿನ ಹಿರಿಯರೂ, ಗಣ್ಯರೂ ಆದ ಮೂವರು ಮಹಾನಾಯಕರು ನೆಹರೂ–ಗಾಂಧಿ ಕುಟುಂಬದ ಯಜಮಾನಿ ಸೋನಿಯಾ ಗಾಂಧಿಗೆ ಪಕ್ಷಾಧ್ಯಕ್ಷೆ ಚುಕ್ಕಾಣಿ ನೀಡಿದ ಮೇಲೆಯೇ ಎನಿಸುತ್ತದೆ. ವಿಪರ್ಯಾಸವೆಂದರೆ ಈ ಮೂವರು ನಾಯಕರ ಪೈಕಿ ಇಬ್ಬರು ಕಾಂಗ್ರೆಸ್ ತ್ಯಜಿಸಿ ಪ್ರತ್ಯೇಕ ಪಕ್ಷ ಕಟ್ಟಿದ್ದಾರೆ. ಮತ್ತೊಬ್ಬ ನಾಯಕನ ಪುತ್ರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ**. ಎಂತಹ ದುರಂತ! ಆದರೂ ಸೋನಿಯಾ ಗಾಂಧಿ 25 ವರ್ಷಗಳ ಕಾಲ ಎಐಸಿಸಿ ಚುಕ್ಕಾಣಿ ಹಿಡಿದಿದ್ದರು. ಅಧ್ಯಕ್ಷರ ಚುನಾವಣೆ ಆಗಲೇಬೇಕೆಂಬ ಒತ್ತಡ ಹಿರಿಯ ಕಾಂಗ್ರೆಸ್ ನಾಯಕರಿಂದ ಬಂದಾಗ 2022ರಲ್ಲಿ ನಡೆದ ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಮಲ್ಲಿಕಾರ್ಜುನಖರ್ಗೆ ಸೋನಿಯಾ ಅವರ ಆಶೀರ್ವಾದದಿಂದಲೇ 'ಆಯ್ಕೆಯಾದರು'. ಇರಲಿ.

ಇಲ್ಲಿ ಚರ್ಚಿಸಬೇಕಾದ ವಿಷಯ ಎಂದರೆ ಒಬ್ಬ ವ್ಯಕ್ತಿ ಎರಡೆರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ. ಎದುರಾಳಿಯನ್ನು ಎದುರಿಸಲು ಹಾಗೂ ಗೆದ್ದ ನಂತರ ಎರಡು ಕ್ಷೇತ್ರಗಳ ಪೈಕಿ ಒಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸೋನಿಯಾ ಗಾಂಧಿ ಅದೃಷ್ಟ ಖುಲಾಯಿಸಿ ಬಳ್ಳಾರಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು. ಬಿಜೆಪಿಯ ಪ್ರಭಾವಿ ನಾಯಕಿ ಸುಷ್ಮಾ ಸ್ವರಾಜ್ ವಿರುದ್ಧ ಜಯಭೇರಿ ದಕ್ಕಿತ್ತು. ರಾಯ್‌ಬರೇಲಿಯಿಂದಲೂ ಸೋನಿಯಾ ವಿಜಯ ಪತಾಕೆ ಹಾರಿಸಿದ್ದರು. ಆದರೆ ಕಾನೂನಿನ ಪ್ರಕಾರ ಒಂದು ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದ್ದ ಕಾರಣ ಈಕೆ ಬಳ್ಳಾರಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ರಾಯ್‌ಬರೇಲಿಯನ್ನು ಮಾತ್ರ ಉಳಿಸಿಕೊಂಡರು. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕ್ಷೇತ್ರದಲ್ಲಿ ನಿಲ್ಲುವಂತೆ ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ವೈಪರೀತ್ಯ ಮತ್ತು ದೋಷ. ಆದರೆ 'ನೇಷನ್ ಫಸ್ಟ್' ಎನ್ನುವ, ಅಂದರೆ ದೇಶವೇ ನಮಗೆ ಮೊದಲು ಎನ್ನುವ, ಸರ್ಕಾರ ಇಂಥ ಅಪಸವ್ಯಗಳನ್ನು ನಿರ್ಮೂಲನೆ ಮಾಡಿ, ಚುನಾವಣೆ ವ್ಯವಸ್ಥೆಯನ್ನು ಸರಿದಾರಿಗೆ ತರುವ ಮನಸ್ಸು ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಪ್ರಶ್ನೆ: ಬೆಕ್ಕಿಗೆ ಗಂಟೆ ಕಟ್ಟುವವರು ಯಾರು? ಬಹುತೇಕ ರಾಜಕೀಯ ನಾಯಕರುಗಳೇ ಬೆಕ್ಕುಗಳಾಗಿರುವಾಗ!

1999ರಲ್ಲಿ ಚುನಾವಣೆ ಫಲಿತಾಂಶ ಹೊರಬಂದಾಗ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ 132 ಸ್ಥಾನ ಪಡೆದು ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ. ಎಸ್.ಎಂ.ಕೃಷ್ಣ ಇದರ ಸಾರಥಿಯಾಗುತ್ತಾರೆ, ಅರ್ಥಾತ್ ಮುಖ್ಯಮಂತ್ರಿಯಾಗುತ್ತಾರೆ.

ಈ ಎಲ್ಲಾ ರಾಜಕೀಯ ಬೆಳವಣಿಗೆಗಳನ್ನು ನಾನು ಇಂದಿನ ಚುನಾವಣೆ ಸಂದರ್ಭದಲ್ಲಿ ತುಲನೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ಏಕೆಂದರೆ ಈ ಬಾರಿ ಕಾಂಗ್ರೆಸ್ ಪಕ್ಷದ ಅತೀ ದೊಡ್ಡ ನಾಯಕ, ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿದ್ದರು. ವರುಣ ಮತ್ತು ಕೋಲಾರ. ವರುಣ ಇವರ ತವರು ಕ್ಷೇತ್ರ. ಜತೆಗೆ ಪುತ್ರ, ಕ್ಷೇತ್ರದ ಹಾಲಿ ಶಾಸಕ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಾರೆ. ಆದರೂ ವರುಣದಲ್ಲಿ ಸೋಲುವ ಭೀತಿ ಸಿದ್ದರಾಮಯ್ಯನವರನ್ನು ಕಾಡುತ್ತಿದೆಯಾ? ಇದಕ್ಕಾಗಿಯೇ ಮತ್ತೊಂದು ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾ ಅಥವಾ ತಮ್ಮ ಜನ ಬಲ ಮತ್ತು ಜನಪ್ರಿಯತೆಯನ್ನು ತೋರಲು ಮುಂದಾಗಿದ್ರಾ?

1999ರಲ್ಲಿ ಸೋನಿಯಾ ಗಾಂಧಿ ಮಾಡಿದಂತೆ ಇವರು ಮಾಡಲು ಹೊರಟ್ಟಿದ್ರಾ? ಆದರೆ ಕಾಂಗ್ರೆಸ್ ಇವರ ಮನವಿಗೆ ಸೊಪ್ಪು ಹಾಕಿಲ್ಲ. ವರುಣದಿಂದ ಮಾತ್ರ ಸ್ಪರ್ಧಿಸುವಂತೆ ಸೂಚನೆ ನೀಡಿದೆ.

ಇನ್ನು ಬಿಜೆಪಿ ಕೂಡ ಚುನಾವಣೆಗೆ ಪ್ಲಾನ್–ಬಿ ಮಾಡಿಕೊಂಡಿದೆ. ಆಡಳಿತ ವಿರೋಧಿ ಅಲೆ ಹಾಗೂ ಭ್ರಷ್ಟಾಚಾರದ ಆರೋಪಗಳಿಂದ ಕಂಗೆಟ್ಟಿರುವ ಬಿಜೆಪಿ ಚುನಾವಣೆ ರಣತಂತ್ರ ರೂಪಿಸಬೇಕಾದ ಅನಿವಾರ್ಯತೆಯಲ್ಲಿದೆ. ಇದಕ್ಕಾಗಿ ಲಿಂಗಾಯತ ಸಮುದಾಯದ 'ಬಾಹುಬಲಿ' ನಾಯಕ ವಿ. ಸೋಮಣ್ಣ ಅವರನ್ನು ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೆಣಸಲು ಬಿಟ್ಟಿದೆ ಬಿಜೆಪಿ. ಜತೆಗೆ ಸೋಮಣ್ಣಗೆ ಈಗ ಉಸ್ತುವಾರಿ ಸಚಿವರಾಗಿರುವ (ವರುಣದ ಆಜುಬಾಜಿನಲ್ಲಿಯೇ ಇರುವ) ಚಾಮರಾಜನಗರದಲ್ಲಿಯೂ ಟಿಕೆಟ್ ಕೊಡಲಾಗಿದೆ. ಒಂದು ವೇಳೆ ಸೋಮಣ್ಣ ಎರಡೂ ಕ್ಷೇತ್ರದಲ್ಲಿ ಗೆದ್ದು ಬಿಟ್ಟರೆ ಅವರು **'ಜೈಂಟ್ ಕಿಲ್ಲರ್'** ಆಗ್ತಾರೆ. ಇದಕ್ಕಾಗಿ ಬಾಹುಬಲಿ ಸೋಮಣ್ಣರಿಗೆ ಮಾಡ್ತಾರಾ 'ಸಿಎಂ ಸ್ಥಾನದ ಪಟ್ಟಾಭಿಷೇಕ'? ಕಾದು ನೋಡಬೇಕು.

ಇನ್ನೊಂದು ವಿಷಯ. ಬಿಜೆಪಿಯ ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕ ಆರ್.ಅಶೋಕ್ ಅವರನ್ನು ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್ ವಿರುದ್ಧ ಕಣಕ್ಕಿಳಿಸಿದ್ದಾರೆ. ಅಶೋಕ್ ಅವರಿಗೆ 'ಗಿಫ್ಟ್' ರೂಪದಲ್ಲಿ ಪದ್ಮನಾಭನಗರ ಕ್ಷೇತ್ರದ ಟಿಕೆಟ್ ಕೂಡ ನೀಡಲಾಗಿದೆ. ಒಂದು ವೇಳೆ ಎರಡು ಕಡೆ ಈ ಸಾಮ್ರಾಟ ಗೆಲುವು ಸಾಧಿಸಿದರೆ ಅಶೋಕ 'ಚಕ್ರವರ್ತಿ'ಯಾಗುತ್ತಾರಾ? ಕಾದು ನೋಡುವ. ಚುನಾವಣೆ ರಣಕಹಳೆ ಮೊಳಗಲಿ. ಚುನಾವಣೆ ಯುದ್ಧ ಆರಂಭವಾಗಲಿ?!

e-mail: voice@starofmysore.com

ಕಾನೂನು ತಜ್ಞ ಸಿ.ಕೆ.ಎನ್.ರಾಜಾರಿಗೆ ನುಡಿ ನಮನ

ಮೈಸೂರು,ಏ.20(ಜಿಎ)– ಮೈಸೂರಿನ ಲಕ್ಷ್ಮೀಪುರಂನಲ್ಲಿರುವ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಸಂಸ್ಥೆ ಆವರಣದಲ್ಲಿ ಇತ್ತೀಚೆಗೆ ನಿಧನರಾದ ಖ್ಯಾತ ಕಾನೂನು ತಜ್ಞ ಸಿ.ಕೆ.ಎನ್.ರಾಜ ಅವರಿಗೆ ಗುರುವಾರ ನುಡಿ ನಮನ ಸಲ್ಲಿಸಲಾಯಿತು.

ಈ ವೇಳೆ ನಿವೃತ್ತ ಪೊಲೀಸ್ ಅಧಿಕಾರಿ ಜೆ.ಬಿ. ರಂಗಸ್ವಾಮಿ ಮಾತನಾಡಿ, ರಾಜಾ ಅವರ ಅನೇಕ ಉಪನ್ಯಾಸಗಳನ್ನು ಕೇಳಿದ್ದೇನೆ. ಎಲ್ಲಾ ವಿಧ್ಯಾರ್ಥಿಗಳಿಗೆ ಇಂಗ್ಲಿಷ್‌ನಲ್ಲಿ ಅತ್ಯಂತ ಸರಳವಾಗಿ ಅರ್ಥವಾಗುವ ಹಾಗೇ ಉಪನ್ಯಾಸ ನೀಡುತ್ತಿದ್ದರು. ಅದರಲ್ಲಿಯೂ ಸಂವಿಧಾನದ ಬಗ್ಗೆ ಅವರು 1977ರಲ್ಲಿ ನೀಡಿದ ಉಪನ್ಯಾಸ ಇಂದಿಗೂ ನನ್ನ ಮನದಲ್ಲಿ ಉಳಿದಿದೆ ಎಂದರು.

ನಂತರ ಪ್ರೊ.ಎಚ್.ಎಮ್.ರಾಜಶೇಖರ್ ಮಾತನಾಡಿ, ರಾಜಾ ಅವರು ಸರಳತೆ, ಘನತೆ, ಪ್ರಾಮಾಣಿಕತೆ ಸೇರಿದಂತೆ ಹಲವಾರು ಗುಣಗಳನ್ನು ಮೈಗೂಡಿಸಿಕೊಂಡ ಮಹಾನ್ ವ್ಯಕ್ತಿ ಆಗಿದ್ದ ಅವರು ಸತ್ಯವನ್ನು ಬಹಳ ನಿಷ್ಠೂರವಾಗಿ ಹೇಳುತ್ತಿದ್ದರು. ರಾಜಾ ಎಂಬ ಹೆಸರಿದ್ದರು ಬಹಳ ಸರಳತೆಯ ಜೀವನ ನಡೆಸುತ್ತಿದ್ದರು. ಸಮಾಜಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಮಕ್ಕಳಿಗೆ ಬೋಧನೆ ಮಾಡುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದು, ಇರುವಷ್ಟು ದಿನ ಸಾಕಷ್ಟು ಜನರಿಗೆ ಒಳ್ಳೆಯದನ್ನೇ ಮಾಡಿಕೊಂಡು ಬಂದಿರುವುದಕ್ಕೆ ಈ ಕ್ಷಣದಲ್ಲಿ ಅವರನ್ನು ನೆನೆಸಿಕೊಳ್ಳುತ್ತಿದ್ದೇವೆ ಎಂದು ಸ್ಮರಿಸಿದರು. ಆರ್.ಎನ್.ಪದ್ಮನಾಭ, ಡಾ.ಎಂ.ಎನ್. ಪ್ರಹ್ಲಾದ, ವೈ.ಎನ್.ಶಂಕರೇಗೌಡ, ಡಾ.ಪಾರ್ಶನಾಥ್, ಪ್ರೊ.ಯಶೋಧರ, ಹೆಚ್.ಬಾಲಕೃಷ್ಣ ಉಪಸ್ಥಿತರಿದ್ದರು.



ಸುಡಾನ್‌ನಲ್ಲಿ ಸಿಲುಕಿರುವವರ ಮಾಹಿತಿಗಾಗಿ ಕೋರಿಕೆ

ಮೈಸೂರು, ಏ.20(ಎಸ್‌ಬಿಡಿ)– ಸುಡಾನ್ ದೇಶದಲ್ಲಿ ಸೇನೆ ಹಾಗೂ ಅರೆ ಸೇನಾಪಡೆಗಳ ನಡುವೆ ಸಂಘರ್ಷ ಸಂಭವಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸದ್ಯದ ಮಾಹಿತಿಯನ್ವಯ ಮೈಸೂರು ಜಿಲ್ಲೆಯ ನೂರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಪಕ್ಷಿರಾಜಪುರ, ಶಂಕರಪುರ, ಹೆಚ್.ಡಿ.ಕೋಟೆ ತಾಲೂಕು ಟೈಗರ್ ಬ್ಲಾಕ್ ಹಾಡಿಯ ಹಕ್ಕಿ–ಪಿಕ್ಕಿ ಜನಾಂಗದ ಒಟ್ಟು 108 ಜನ ಸುಡಾನ್‌ನಲ್ಲಿ ಸಿಲುಕಿಕೊಂಡಿರುವ ಮಾಹಿತಿ ಇದ್ದು, ಅವರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಸಂಬಂಧಪಟ್ಟವರು (ದೂ.ಸಂ.0821–2423800, 1077) ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿದ್ದಾರೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumitra.com For advertisements: ad@mysurumitra.com

ಮೈಸೂರು ಮಿತ್ರ
• ಸತ್ಯಮೂರ್ತಿ ತೋಳಹುಣಸೆ

ಕಬ್ಜ–2 ಪೋಸ್ಟರ್ ಬಿಡುಗಡೆ, ಶೀಘ್ರದಲ್ಲೇ ಶೂಟಿಂಗ್



ಇಡೀ ಚಿತ್ರರಂಗವೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ 'ಕಬ್ಜ' ಇದೀಗ 25 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಇದೇ ಸಂದರ್ಭದಲ್ಲಿ ನಿರ್ಮಾಪಕ, ನಿರ್ದೇಶಕ ಆರ್. ಚಂದ್ರು ಅವರು ಕಬ್ಜ ಸೀಕ್ವೇಲ್‌ನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಕಬ್ಜ–2 ಚಿತ್ರದ ಪೋಸ್ಟರನ್ನು ಬಿಡುಗಡೆ ಮಾಡುವ ಮೂಲಕ ಈ ಬಾರಿ ಮತ್ತಷ್ಟು ಅದ್ದೂರಿಯಾಗಿ, ವೈಭವಯುತವಾಗಿ ಚಿತ್ರವನ್ನು ನಿರೂಪಿಸುವುದಾಗಿ ಚಂದ್ರು ಘೋಷಿಸಿದ್ದಾರೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಪೋಸ್ಟರ್ ಲಾಂಚ್ ಮಾಡಿ ಶುಭ ಹಾರೈಸಿದರು,

ಖಾಲಿ ಕುರ್ಚಿಯ ಪಕ್ಕದಲ್ಲಿ ನಿಂತಿರುವ ಬಂದೂಕಿನ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಖಾಲಿ ಖುರ್ಚಿಯಲ್ಲಿ ಕುಳಿತುಕೊಂಡು ಮುಂದೆ ಭೂಗತ ಲೋಕವನ್ನು ಯಾರು ಆಳುತ್ತಾರೆ ಎಂಬುದನ್ನು ಕಬ್ಜ ಚಿತ್ರದ ಸೀಕ್ವೇಲ್ ಮೂಲಕ ಆರ್.ಚಂದ್ರು ಅವರು ಹೇಳ ಹೊರಟಿದ್ದಾರೆ. ಕಬ್ಜ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ನಟ ಉಪೇಂದ್ರ, ಸುದೀಪ್ ಇಬ್ಬರೂ ಮುಖಾಮುಖಿಯಾದಾಗ ಶಿವಣ್ಣ ಅವರ ಪಾತ್ರ ಎಂಟ್ರಿಯಾಗುವ ಕುತೂಹಲದೊಂದಿಗೆ ಚಿತ್ರಕ್ಕೆ ತೆರೆ ಎಳೆಯಲಾಗಿತ್ತು. ಇದೀಗ ಮತ್ತೆ ಅಲ್ಲಿಂದಲೇ ಕಥೆ ಪ್ರಾರಂಭವಾಗಿ ನಾನಾ ತಿರುವುಗಳನ್ನು ಪಡೆದುಕೊಳ್ಳಲಿದೆ ಎಂದವರು ಹೇಳಿದರು.

ಮಾಜಿ ಸಚಿವ ಎಚ್.ಎಂ.ರೇವಣ್ಣ ಮತ್ತು ಸಮಾಜಸೇವಕ ರಾಮಚಂದ್ರೇಗೌಡರ ಸಮ್ಮುಖದಲ್ಲಿ 'ಕಬ್ಜ–2' ಚಿತ್ರದ ಪೋಸ್ಟರನ್ನು ಅನಾವರಣಗೊಳಿಸಿದ ಚಂದ್ರು, ಶೀಘ್ರದಲ್ಲಿಯೇ ಚಿತ್ರೀಕರಣ ಆರಂಭಿಸಲಾಗುವುದು. ಈ ಬಾರಿ ಬೇರೆ ಬೇರೆ ಭಾಷೆಯ ತುಂಬಾ ನಟರು ಚಿತ್ರದಲ್ಲಿ ಇರಲಿದ್ದಾರೆ. ಮೊದಲ ಭಾಗಕ್ಕಿಂತ ಎರಡನೇ ಭಾಗವನ್ನು ಮತ್ತಷ್ಟು ಅದ್ದೂರಿಯಾಗಿ ಮಾಡುತ್ತಿದ್ದೇವೆ. ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು. ಕಬ್ಜ–2 ಚಿತ್ರದಲ್ಲಿ ಯಾವ ಯಾವ ಭಾಷೆಯ, ಯಾವೆಲ್ಲಾ ನಟರು ಇರಲಿದ್ದಾರೆ ಎನ್ನುವುದನ್ನು ಮುಂದೆ ತಿಳಿಸಲಾಗುವುದು. ಈ ಬಾರಿ ಪ್ಯಾನ್ ಇಂಡಿಯಾ ಅಲ್ಲ. ಪ್ಯಾನ್ ವರ್ಲ್ಡ್ ಸಿನಿಮಾ ಮಾಡುತ್ತಿದ್ದೇನೆ ಎನ್ನುವ ಮೂಲಕ ಪ್ರೇಕ್ಷಕರಲ್ಲಿ ದೊಡ್ಡಮಟ್ಟದ ಕುತೂಹಲವನ್ನು ಹುಟ್ಟುಹಾಕಿದ್ದಾರೆ.

ಮೊದಲೇ ಹೇಳಿದ ಹಾಗೆ 'ಕಬ್ಜ' ತಂತ್ರಜ್ಞರ ಸಿನಿಮಾ. ಈ ಹಿನ್ನೆಲೆಯಲ್ಲಿ ಚಿತ್ರಕ್ಕಾಗಿ ದುಡಿದವರಿಗೆ ಫಲಕ ನೀಡುವ ಮೂಲಕ ಪ್ರತಿಯೊಬ್ಬರನ್ನು ಆರ್.ಚಂದ್ರು ಗೌರವಿಸಿದರು. ಇದೇವೇಳೆ ಕಬ್ಜ ಚಿತ್ರದ 25ನೇ ದಿನದ ಸಂಭ್ರಮವನ್ನು ಕೇಕ್ ಕಟ್ ಮಾಡೋ ಮೂಲಕ ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದ್ರು ಕುಟುಂಬ, ಕಲಾವಿದರಾದ ಬಿ.ಸುರೇಶ್, ನಿನಾಸಂ ಅಶ್ವಥ್, ಸಹ ನಿರ್ದೇಶಕರಾದ ಮಂಜುನಾಥ್ ಮೌರ್ಯ, ಶಿವು ಹಿರೇಮಠ್ ಸೇರಿ ಇಡೀ ಚಿತ್ರತಂಡ ಸಂತಸದ ಕ್ಷಣದಲ್ಲಿ ಭಾಗಿಯಾಯಿತು.

ಕ್ರೀಂ

ಬೀಜಮಂತ್ರದಲ್ಲಡಗಿರುವ ಸತ್ಯಗಳು



ಅಗ್ನಿ ಶ್ರೀಧರ್ ಅವರ ಕಥೆ ಹಾಗೂ ಸಂಭಾಷಣೆ ಅಲ್ಲದೆ ಅಭಿಷೇಕ್ ಬಸಂತ್ ಅವರ ನಿರ್ದೇಶನದ, ಮಹಿಳಾ ಪ್ರಧಾನ ಚಿತ್ರ ಕ್ರೀಂ. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಡಿ.ಕೆ. ದೇವೇಂದ್ರ ಅವರ ನಿರ್ಮಾಣದ ಈ ಚಿತ್ರದಲ್ಲಿ ನರಬಲಿ ಸೇರಿದಂತೆ ಒಂದಷ್ಟು ಗಹನವಾದ ವಿಚಾರಗಳನ್ನು ಶ್ರೀಧರ್ ಅವರು ಹೇಳಲು ಪ್ರಯತ್ನಿಸಿದ್ದಾರೆ. ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಕೆಲ ಮಾಹಿತಿಗಳನ್ನು ಹಂಚಿಕೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಷೇಕ್, ಈ ಸಿನಿಮಾ ಮಾಡಲು ನನಗೆ ತುಂಬಾ ಜನ ಸಪೋರ್ಟ್ ಆಗಿದ್ದಾರೆ. ಅಗ್ನಿ ಶ್ರೀಧರ್ ಅವರು ನನಗೆ ಒಮ್ಮೆಯಾದರೂ ಯಾಕೆ, ಏನು ಅಂತ ಕೇಳಲಿಲ್ಲ, ನಮ್ಮ ಚಿತ್ರಕ್ಕೆ ಸಂಯುಕ್ತ ಹೆಗಡೆ ಅವರನ್ನು ಬಿಟ್ಟು ಬೇರೆ ಯಾರನ್ನೂ ನಾಯಕಿಯ ಪಾತ್ರಕ್ಕೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಆಕ್ಷನ್ ಮಾಡುವಾಗ ಕಾಲು ಇಂಜುರಿ ಆದರೂ ಕೆಲವೇ ದಿನಗಳಲ್ಲಿ ರಿಕವರಿ ಆದರು. ಅಲ್ಲದೆ ಶಿವಕುಮಾರ್ ಅವರು ಹಾಕಿದ ಸೆಟ್ ಅದ್ಭುತವಾಗಿತ್ತು, 28 ದಿನಗಳಲ್ಲಿ ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಲು ಎಲ್ಲರ ಸಹಕಾರವೇ ಕಾರಣ. ನನಗಿದ್ದ ದೊಡ್ಡ ಚಾಲೆಂಜ್ ಎಂದರೆ ರೈಟರ್ ವಿಜನ್ನನ್ನು ಕ್ಯಾರಿ ಮಾಡುವುದು. ಅದರಲ್ಲಿ ಸಕ್ಸಸ್ ಆಗಿದ್ದೇನೆಂಬ ನಂಬಿಕೆಯಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ ಎಂದರು,

ನಂತರ ಮಾತನಾಡಿದ ಲೇಖಕ ಅಗ್ನಿ ಶ್ರೀಧರ್ ಕ್ರೀಂ ಎಂದರೆ ಬೀಜಾಕ್ಷರಿ ಮಂತ್ರ, ಒಂದಷ್ಟು ಅಡಗಿರುವ ಸತ್ಯಗಳನ್ನು ಈ ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ. ದೇಶದಲ್ಲಿ ಪ್ರತಿ ತಿಂಗಳು 400ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗುತ್ತಿದೆ. ಜೊತೆಗೆ ಮಕ್ಕಳೂ ಕಣ್ಮರೆಯಾಗುತ್ತಿದ್ದಾರೆ, ಈ ಪ್ರಕರಣಗಳ ಹಿಂದೆ ಯಾರಿದ್ದಾರೆ, ಯಾಕೆ ಮಾಡು ತ್ತಿದ್ದಾರೆ ಎನ್ನುವ ಕಂಟೆಂಟ್ ಮೇಲೆ ಕಥೆ ಸಾಗುತ್ತದೆ, ಸಂಯುಕ್ತ ಅವರು ಒಬ್ಬ ಸೂಳೆಯ ಪಾತ್ರ ಮಾಡಿದ್ದಾರೆ. ನೈಜ ಘಟನೆಗಳನ್ನು ಸಿನಿಮ್ಯಾಟಿಕ್ ಆಗಿ ಹೇಳಿದ್ದೇವೆ. ಇದರ ಬಗ್ಗೆ ಬರುವ ಎಲ್ಲ ಕಾಂಟ್ರಿವರ್ಸಿಗಳನ್ನು ಎದುರಿ ಸಲು ನಾನು ಸಿದ್ಧನಿದ್ದೇನೆ ಎಂದರು. ನಂತರ ಸಂಯುಕ್ತ ಹೆಗಡೆ ಮಾತನಾಡಿ, ಈ ಸಿನಿಮಾಗೆ 200 ಪರ್ಸೆಂಟ್ ಎಫರ್ಟ್ ಹಾಕಿದ್ದೇನೆ. ನನ್ನ ರಕ್ತ ಮತ್ತು ಲೆಗಮೆಂಟ್ ಎರಡನ್ನೂ ಕೊಟ್ಟಿದ್ದೇನೆ. ತುಂಬಾ ಸೀರಿಯಸ್ ಪಾತ್ರ. ಈ ಚಿತ್ರ ಒಪ್ಪಿಕೊಂಡಾಗ ನಿನ್ನ ಕೈಲಿ ಇಂಥ ಪಾತ್ರಮಾಡಲು ಸಾಧ್ಯನಾ ಅಂತ ಎಲ್ಲರೂ ಕೇಳಿದ್ದರು. ಚಾಲೆಂಜ್ ಆಗಿ ತಗೊಂಡು ನಿಭಾಯಿಸಿದ್ದೇನೆ ಎಂದರು. ನಂತರ ನಿರ್ಮಾಪಕ ದೇವೇಂದ್ರ, ನಟ ರೋಷನ್ ಚಿತ್ರದ ಕುರಿತಂತೆ ಮಾತನಾಡಿದರು.

ಪ್ರೆಸೆಂಟ್ ಪ್ರಪಂಚ 0% ಲವ್

ಆಡಿಯೋ ಬಿಡುಗಡೆ



ಅಭಿರಾಮ್ ನಿರ್ದೇಶನದ, ರೊಮ್ಯಾಂಟಿಕ್ ಥ್ರಿಲ್ಲರ್ ಜಾನರ್ ಕಥಾಹಂದರ ಹೊಂದಿರುವ "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿತು. ನಿರ್ಮಾಪಕರಲ್ಲೊಬ್ಬರಾದ ಕೃಷ್ಣಮೂರ್ತಿ ಮಾತನಾಡಿ ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ ಅಭಿರಾಮ್ ಅವರಿಗೆ ತಮ್ಮ ಚಿತ್ರ ಒಂದು ಕನಸಾಗಿತ್ತು. ಆದರೆ ವಿಧಿ, ಚಿತ್ರದ ಬಿಡುಗಡೆಗೂ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ನಮ್ಮನ್ನು ತುಂಬಾ ಕಾಡುತ್ತಿದೆ. ಇಬ್ಬರೂ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ್ದು ನಡೆದುಹೋಯಿತು. ಆನಂತರ ದ್ವಿತೀಯ ನಾಯಕ ಯಶಸ್ ಅಭಿ ಸೇರಿದಂತೆ ಚಿತ್ರತಂಡದ ಸದಸ್ಯರ ಸಹಕಾರದಿಂದ ಸಿನಿಮಾ ಪೂರ್ಣವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಯೋಜನೆಯಿದೆ ಎಂದರು. ಈ ಚಿತ್ರವನ್ನು ಕೃಷ್ಣಮೂರ್ತಿ ಹಾಗೂ ರವಿಕುಮಾರ್ ಸೇರಿ ನಿರ್ಮಿಸಿದ್ದಾರೆ. ನಾಗರಾಜ್ ಹೊಸಳ್ಳಿ ಹಾಗೂ ದೇವರಾಜ್ ಅವರ ಸಹ ನಿರ್ಮಾಣವಿದೆ.

ಮತ್ತೊಬ್ಬ ನಾಯಕ ನಾಯಕ ಯಶಸ್ ಅಭಿ ಮಾತನಾಡಿ ಪತಿ, ಪತ್ನಿ ಇಬ್ಬರಲ್ಲೂ ಇಗೋ ಬರಬಾರದು. ಹೊಂದಿಕೊಂಡು ಹೋಗಬೇಕು. ಎಲ್ಲಕ್ಕಿಂತ ಪ್ರೀತಿನೇ ಮುಖ್ಯ ಎಂದು "ಪ್ರೆಸೆಂಟ್ ಪ್ರಪಂಚ" ಚಿತ್ರದಲ್ಲಿ ಹೇಳಲಾಗಿದೆ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕ 0% ಪ್ರೀತಿ ಎಂದುಕೊಂಡು ಬಂದರೆ, ಹೋಗುವಾಗ 100% ಪ್ರೀತಿ ಹೊತ್ತಿಕೊಂಡು ಹೋಗುವುದು ಖಚಿತ. ನಾಯಕ ಹಾಗೂ ನಿರ್ದೇಶಕರು ಅಗಲಿದ ಮೇಲೆ ಹೇಗಾದರೂ ಮಾಡಿ ಚಿತ್ರವನ್ನು ಪೂರ್ತಿಮಾಡಿ, ತೆರೆಗೆ ತರೋಣ ಎಂದು ನಾನು, ನಿರ್ಮಾಪಕರಿಗೆ ಹೇಳಿದೆ. ಅವರು ಒಪ್ಪಿದ್ದರಿಂದ ಚಿತ್ರ ತೆರೆಗೆ ಬರುತ್ತಿದೆ ಎಂದರು. ನಾಯಕಿ ಸಂಭ್ರಮಶ್ರೀ ಮಾತನಾಡಿ, ಮದುವೆಯಾದ ಮೇಲೆ ಗಂಡ – ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು ಬರುವುದು ಸಹಜ. ಅದು ವಿಚ್ಛೇದನದವರೆಗೆ ಹೋಗಬಾರದು ಎಂಬುದನ್ನು ನಮ್ಮ ಚಿತ್ರದ ಮೂಲಕ ಹೇಳಲಾಗಿದೆ. ನಾನು ಮಂಜುನಾಥ್ ಅವರ ಜೋಡಿಯಾಗಿ ನಟಿಸಿದ್ದೇನೆ ಎಂದರು. ಉಳಿದಂತೆ ನಟರಾದ ಗೋವಿಂದೇಗೌಡ, ಕುರಿ ಸುನೀಲ್ ಹಾಗೂ ಸಂಗೀತ ನಿರ್ದೇಶಕ ರವಿತೇಜಸ್ ಚಿತ್ರದ ಕುರಿತಂತೆ ಮಾತನಾಡಿದರು. ಫಿಲಂ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್, ಸಾಹಿತಿ ಹಾಗೂ ನಿರ್ದೇಶಕ ರಾಮ್‌ನಾರಾಯಣ್ ಮುಂತಾದ ಗಣ್ಯರು ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು.

ಈ ವಾರ 'ಬಿಸಿಲು ಕುದುರೆ'




ಮುಂಗಾರು ಮಳೆ, ಗಾಳಿಪಟ ಸೇರಿದಂತೆ ಅನೇಕ ಸೂಪರ್‌ಹಿಟ್ ಚಿತ್ರಗಳಿಗೆ ಹಾಡು ಬರೆದಿರುವ ಹೃದಯಶಿವ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಚಿತ್ರ ಬಿಸಿಲು ಕುದುರೆ. ಇಂದಿನಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರದ ಆಡಿಯೋ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ಹೃದಯಶಿವ ಮಾತನಾಡುತ್ತ ಕನ್ನಡ ಚಿತ್ರರಂಗದೊಂದಿಗೆ ಎರಡು ದಶಕಗಳ ನಂಟಿರುವ ನಾನು ಹಲವಾರು ಹಿಟ್ ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಮೆಟಾಫರ್ ವಿಡಿಯಾಹೌಸ್ ಮೂಲಕ ನಿರ್ಮಾಣವಾಗಿರುವ ಬಿಸಿಲು ಕುದುರೆ ಚಿತ್ರದಲ್ಲಿ ಬಗರ್‌ಹುಕುಂ ಸಾಗುವಳಿದಾರರ ಕಥೆಯಿದೆ. ಅರಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತರ ಸಮಸ್ಯೆಗಳು, ಅವರ ಬದುಕು, ಬವಣೆಯ ಕುರಿತಾಗಿ ಈ ಚಿತ್ರದಲ್ಲಿ ಹೇಳಿದ್ದೇವೆ. ಒಂದೇ ಸರಕಾರದಡಿ ಕೆಲಸ ಮಾಡುತ್ತಿರುವ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದೆ ಹೋದಾಗ ಕಾಡಂಚಿನ ರೈತ ಎದುರಿಸುವ ಸಮಸ್ಯೆಗಳನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಕನಕಪುರ ಸುತ್ತಮುತ್ತ 30 ದಿನಗಳ ಕಾಲ ನಮ್ಮ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಇಮ್ತಿಯಾಜ್ ಸುಲ್ತಾನ್ ಅವರ ಸಂಗೀತ ನಿರ್ದೇಶನದ ಮೂರು ಹಾಡುಗಳು ಹಾಗೂ ಮೂರು ಬಿಟ್ಸ್ ಚಿತ್ರದಲ್ಲಿವೆ. ಅನೂಪ್ ಸೀಳನ್, ರವೀಂದ್ರ ಸೊರಗಾವಿ, ಇಮ್ತಿಯಾಜ್ ಸುಲ್ತಾನ್ ಹಾಡಿದ್ದಾರೆ. ಸಂಪತ್ ಮೈತ್ರೇಯ, ಸುನೀತಾ, ಕರಿಸುಬ್ಬು, ಮಳವಳ್ಳಿ ಸಾಯಿಕೃಷ್ಣ, ವಿಕ್ಟರಿ ವಾಸು, ಜೊಸೈಮನ್ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ ಎಂದು ತಿಳಿಸಿದರು. ತುಂಬಾ ಒಳ್ಳೆಯ ಪಾತ್ರವನ್ನು ನಿರ್ವಹಿಸಿರುವ ತೃಪ್ತಿ ಇದೆ ಎಂದು ರೈತನ ಪಾತ್ರದಲ್ಲಿ ಕಾಣಿಸಿ ಕೊಂಡಿರುವ ನಟ ಸಂಪತ್ ಮೈತ್ರೇಯ ಹೇಳಿದರು.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಟರಿ ವಾಸು, ವೆಂಕಟೇಶ್, ಭಾಸ್ಕರ್ ಸೂರ್ಯ ತಮ್ಮ ಪಾತ್ರಗಳ ಕುರಿತಂತೆ ಮಾಹಿತಿ ನೀಡಿದರು. ಛಾಯಾಗ್ರಾಹಕ ನಾಗಾರ್ಜುನ್. ಡಿ ಹಾಗೂ ಸಂಕಲನಕಾರ ಬಿ.ಎಸ್. ಕೆಂಪರಾಜು ಮುಂತಾದವರು "ಬಿಸಿಲು ಕುದುರೆ" ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡಿದರು.

ಸಿನಿಪದಬಂಧ–470

ಉಮ್ಮತ್ತೂರು ಇಂದುಶೇಖರ್
ಮೊ.9880820462



ಹೆಸರು ____________________

ವಿಳಾಸ ____________________

ದೂರವಾಣಿ ಸಂಖ್ಯೆ ____________________

ಎಡದಿಂದ ಬಲಕ್ಕೆ

1.ಭೂಕೈಲಾಸ ಚಿತ್ರದ ಹಾಡು ಕಾಮಿಡಿ ಕಚಗುಳಿ ಇಡಲು ರೆಡಿ !	7
6.ಲಕ್ಷ್ಮಿ ಅಭಿನ0ುದ ಫಲ ಪುಷ್ಪ	4
7.ವಾಸು – ದುರ್ಗಾಶೆಟ್ಟಿ0ು ಸ್ವಪ್ನ ಜಗತ್ತು	6
8.ಕ್ರೇಜಿ ಸ್ಟಾರ್ ಬ್ರಾಹ್ಮಣ	4
9.ಒಳ್ಳೆ0ು ಎಲೆ0ುಂತಿರುವ ನಟಿ	3
11.ಸರದ ನಡುವೆ ನಡೆದ 0ುದ್ಧ	3
13.ಸರ್ಪಗಳ ಜಗತ್ತು	4
15." _ _ _ _ _ _ ಆಪ್ತ ರಕ್ಷಕ ಅಪತ್ತ ಕಳೆವನು......",	6
16.ಕೌರವ – ಪಾಂಡವರ 0ುದ್ಧ	4
17.ಎಡಕಲ್ಲು ಗುಡ್ಡದ ಮೇಲೆ ವಿರಹ ಈ ರೀತಿ	7



ವಿಜೇತರು: ನಿಶ್ಮಿತಾ ಜಿ., ಎಂಐಜಿ 477, ಶಾರದಾದೇವಿನಗರ 1ನೇ ಹಂತ, ರಾಮಕೃಷ್ಣನಗರ ಅಂಚೆ ಕಚೇರಿ, ಮೈಸೂರು-22

ಸಿನಿ ಪದಬಂಧ 469ರ ಸರಿ ಉತ್ತರ

ಒಂ	ದು	ಮು	ತ್ತಿ	ನ	ಕ	ಥೆ		ಮ		ದೇ
		ಗಿ			ಲಾ			ಹಾ		ವ
ಪ್ರೇ	ಮಾ	ಯ	ಣ		ತ	ವ	ರಿ	ನ	ತೇ	ರು
		ದ			ಪ			ದಿ		ಕೊ
ಪ್ರೇ	ಮ	ಕ	ಥೆ		ಸ್ವಿ	ಜ	ತೇ			ಟ್ಟ
ಮಿ		ಥೆ						ನೀ		ವ
ಗ			ನಾ	ಗಿ	ಣಿ		ಛ	ಲ	ಗಾ	ರ
ಳ		ಪಿ			ದೋ			ಮೇ		
ಸ	ತಿ	ಸು	ಲೋ	ಚ	ನ		ಮೇ	ಘ	ಮಾ	ಲೆ
ವಾ		ಮಾ			ಣ್ಣಿ			ಶ್ಯಾ		
ಲ್		ತು		ಮ	ಮ	ತೆ	ಯ	ಮ	ಡಿ	ಲು

ಮೇಲಿನಿಂದ ಕೆಳಕ್ಕೆ

2.ಬೆಳ್ಳಾವೆ ಎಂದೊಡನೆ ನೆನಪಾಗುವ ಸಾಹಿತಿ	6
3.ಶಂಕರ್ ನಾಗ್ ಕಂಡ ಹೆತ್ತವಳ ಸ್ವಪ್ನ	5
4.ಅನುಭವದ ನಟಿ	4
5.ಕಲ್ಲಿನ ಕೋಟೆ0ು ವೀರ	7
8.ಬೆಲೆಬಾಳುವ ಮಣಿ0ು ಬೆಟ್ಟದಲ್ಲಿ ಗೌಪ್ಯತೆ ಅಡಗಿದೆ	7
10.ನಮ್ಮ ರಾಜಧಾನಿಗೆ ಗರ ಬಡಿದಿದೆ	6
12.ರಿ0ುಲ್ ಸ್ಟಾರ್ ಉಪೇಂದ್ರ ಸುರಿಸಿದ ಅಶ್ರು	5
14. ಡಾ.ರಾಜ್,ಮಾಧವಿ,ಗೀತಾ ಅಭಿನ0ುಕ್ಕೆ ಟಿ.ಎಸ್.ನಾಗಾಭರಣ ನಿರ್ದೇಶಕ	4

'ಸಿನಿಬಂಧ' ವಿಭಾಗ, 'ಮೈಸೂರು ಮಿತ್ರ' ದಿನಪತ್ರಿಕೆ, ಬನ್ನಿಮಂಟಪ, ಮೈಸೂರು-570 015

'ಚಾಂದಿನಿ ಬಾರ್' ಟ್ರೈಲರ್ ಬಿಡುಗಡೆ

ಮೈಸೂರು ಮೂಲದ ರಾಘವೇಂದ್ರ ಅವರ ನಿರ್ದೇಶನದ 'ಚಾಂದಿನಿ ಬಾರ್' ಇದೇ ತಿಂಗಳ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದ ಟ್ರೈಲರ್ ಗುರುವಾರ ಸಂಜೆ ಎ2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಬಾರ್‌ನಲ್ಲಿ ಕೆಲಸ ಮಾಡುವವರಿಗೂ ಒಂದು ಜೀವನ ಅಂತ ಇರುತ್ತದೆ, ಅಲ್ಲಿಗೆ ಬರುವವರ ಜೊತೆ ಅದರಲ್ಲೇ ಜೀವನ ನಡೆಸುವವರ ಬಗ್ಗೆ ಹೇಳಹೊರಟಿರುವ ನಿರ್ದೇಶಕ ರಾಘವೇಂದ್ರ ಅವರೇ ಚಿತ್ರದ ನಾಯಕನಾಗಿಯೂ ನಟಿಸಿದ್ದು, ಸುಕೃತಿ ಪ್ರಭಾಕರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ರಾಘವೇಂದ್ರ, ನಮ್ಮ ಚಿತ್ರವನ್ನು ದೇಶದ ರೈತರು ಹಾಗೂ ವೀರಯೋಧರಿಗೆ ಅರ್ಪಿಸುತ್ತಿದ್ದೇವೆ. ವಿಶೇಷವಾಗಿ ನಮ್ಮ ಚಿತ್ರದಲ್ಲಿ ಅವರ ಬಗ್ಗೆ ಕಂಟೆಂಟ್ ಇದೆ. ಬಾರ್‌ನಲ್ಲಿ ಕೆಲಸ ಮಾಡುತ್ತ ತಮ್ಮ ಬದುಕು ಕಟ್ಟಿಕೊಂಡವರ ಹಿಂದಿನ ಕಥೆಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇನೆ. ಈಗಾಗಲೇ ಚಿತ್ರದ ಟೀಸರ್ ಹಾಗೂ 3 ಹಾಡುಗಳು ವೈರಲ್ ಆಗಿವೆ. ನಮ್ಮ ಸ್ನೇಹಿತರೆಲ್ಲ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದೇವೆ. 'ಚಾಂದಿನಿ ಬಾರ್'ನಲ್ಲಿ ಒಂದಷ್ಟು ವ್ಯಕ್ತಿಗಳ ಜೀವನದ ಕಥೆಯನ್ನು ಹೇಳಿದ್ದೇವೆ. ಬಾರ್‌ನಲ್ಲಿ ಕೆಲಸ ಮಾಡುವ ಸಪ್ಲೈಯರ್ ಆಗಿ ನಾನು ನಟಿಸಿದ್ದು, ಬಾರ್‌ನಲ್ಲಿ ಕೆಲಸಮಾಡೋ ಹುಡುಗನಲ್ಲಿ ಪ್ರೀತಿ ಹೇಗೆ ಹುಟ್ಟುತ್ತೆ, ಹೇಗೆ ಬ್ರೇಕಪ್ ಆಗುತ್ತೆ, ನಂತರ ಆತನ ಜೀವನ ಹೇಗೆ ಸಾಗುತ್ತೆ ಎಂಬುದನ್ನು ಒಂದಷ್ಟು ತಿರುವುಗಳ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ.

ರಾಮಚಂದ್ರ, ಗಣಿಗ ರವಿ, ಅಶೋಕ್, ದರ್ಶನ್, ಬಿಎಲ್‌ಡಿ ಸೇರಿ ಹಲವರ ನಾಮಪತ್ರ ಸಲ್ಲಿಕೆ






ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಆರ್. ರಾಮಚಂದ್ರ, ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್‌ಗೌಡ, ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ, ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಗುರುವಾರ ನಾಮಪತ್ರ ಸಲ್ಲಿಸಿದರು.

ಮಂಡ್ಯ, ಏ.20– ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆಗೆ ಕಡೇ ದಿನವಾದ ಗುರುವಾರ ಜಿಲ್ಲೆಯಲ್ಲಿ ಪ್ರಮುಖ ಪಕ್ಷದ ಅಭ್ಯರ್ಥಿಗಳು ಸೇರಿದಂತೆ 10ಕ್ಕೂ ಹೆಚ್ಚು ಹುರಿಯಾಳುಗಳು ಉಮೇದುವಾರಿಕೆ ಸಲ್ಲಿಸಿದರು.

ಬಿ.ಆರ್.ರಾಮಚಂದ್ರ: ಕಡೆಗಳಿಗೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಿಟ್ಟಿಸಿದ ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ, ಗುರುವಾರ ನಾಮಪತ್ರ ಸಲ್ಲಿಸಿದರು. ನಗರದ ಕಲ್ಲಹಳ್ಳಿಯ ತಮ್ಮ ನಿವಾಸದಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟ ರಾಮಚಂದ್ರ, ತಾಲೂಕು ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಸಾತನೂರು ಜಯರಾಂ ಇತರರಿದ್ದರು.

ಬಳಿಕ ಮಾತನಾಡಿದ ರಾಮಚಂದ್ರ, ಜೆಡಿಎಸ್ ವರಿಷ್ಠರು ಕಡೇ ಕ್ಷಣದಲ್ಲಿ ನನಗೆ ಬಿ.ಫಾರಂ ನೀಡಿ ಆಶೀರ್ವದಿಸಿದ್ದಾರೆ. ಈಗಾಗಲೇ ನಾನು ನಾಮಪತ್ರ ಸಲ್ಲಿಸಿದ್ದು, ಹಾಲಿ ಶಾಸಕ ಎಂ.ಶ್ರೀನಿವಾಸ್ ಹಾಗೂ ಬೆಂಬಲಿಗರು ಬಂಡಾಯವೆದ್ದಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರ ಆಗುವುದು ಸಾಮಾನ್ಯ. ಆದರೆ ಹೆಚ್.ಡಿ.ಕುಮಾರಸ್ವಾಮಿ ಬಂಡಾಯ ಶಮನಗೊಳಿಸುತ್ತಾರೆ. ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತೇವೆ. ನಮ್ಮ ಗೆಲುವು ಶತಸಿದ್ಧ ಎಂದರು.

ಗಣಿಗ ರವಿಕುಮಾರ್‌ಗೌಡ: ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣಿಗ ಪಿ.ರವಿಕುಮಾರ್‌ಗೌಡ ಗುರುವಾರ ಉಮೇದುವಾರಿಕೆ ಸಲ್ಲಿಸಿದರು. ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತಾಲೂಕು ಕಚೇರಿಗೆವರೆಗೆ ಮೆರವಣಿಗೆಯಲ್ಲಿ ಬಂದ ರವಿಕುಮಾರ್ ಚುನಾವಣಾಧಿಕಾರಿ ಕೀರ್ತನಾಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಗಣಿಗ ರವಿಕುಮಾರ್ ಪತ್ನಿ, ಕಾಂಗ್ರೆಸ್ ಮುಖಂಡರಾದ ಕೀಲಾರ ರಾಧಾಕೃಷ್ಣ, ಸಿದ್ದಾರೂಢ ಸತೀಶ್‌ಗೌಡ, ಎಂ.ಎಸ್.ಚಿದಂಬರ್ ಇತರರಿದ್ದರು.

ರವಿಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ 2ನೇ ಬಾರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥನಾಗಿ ಚುನಾವಣೆ ಎದುರಿಸುತ್ತೇನೆ. ಈ ಬಾರಿ ನನ್ನ ಗೆಲುವು ಖಚಿತ ಎಂದರು.

ಮುನಿಸಿಕೊಂಡಿರುವ ಎಂ.ಎಸ್.ಆತ್ಮಾನಂದ, ಅಮರಾವತಿ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಪ್ರಮುಖರ ಮನೆಗಳಿಗೆ ಭೇಟಿ ನೀಡಿ, ಮಾತುಕತೆ ನಡೆಸಿ, ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ವೇದಿಕೆ ಸಿದ್ಧಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು, ಮಂಡ್ಯದಲ್ಲೂ ಕಾಂಗ್ರೆಸ್‌ಗೆ ಪೂರಕ ವಾತಾವರಣವಿದೆ. ಎಲ್ಲರ ಸಹಕಾರದಿಂದ ನಾನು ಗೆಲ್ಲಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶೋಕ್ ಜಯರಾಂ: ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ನಾಮಪತ್ರ ಸಲ್ಲಿಕೆ ಮಾಡಿದರು. ಇದಕ್ಕೂ ಮುನ್ನ ನಗರದ ಶಕ್ತಿ ದೇವತೆ ಕಾಳಿಕಾಂಬ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಬೃಹತ್ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ಆಗಮಿಸಿ, ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ, ಸಂಸದೆ ಸುಮಲತಾ ಅಂಬರೀಷ್, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಅಶೋಕ್‌ಗೆ ಸಾಥ್ ನೀಡಿದರು.

119 ಅಭ್ಯರ್ಥಿಗಳಿಂದ 181 ನಾಮಪತ್ರ ಸಲ್ಲಿಕೆ

ಮಂಡ್ಯ, ಏ.20– ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.13 ರಿಂದ 20 ರವರೆಗೆ ಮಳವಳ್ಳಿಯಲ್ಲಿ ಒಟ್ಟು 20 ಅಭ್ಯರ್ಥಿಗಳಿಂದ 29 ನಾಮಪತ್ರ, ಮದ್ದೂರಲ್ಲಿ ಒಟ್ಟು 15 ಅಭ್ಯರ್ಥಿಗಳಿಂದ 22 ನಾಮಪತ್ರ, ಮೇಲುಕೋಟೆಯಲ್ಲಿ ಒಟ್ಟು 14 ಅಭ್ಯರ್ಥಿಗಳಿಂದ 19 ನಾಮಪತ್ರ, ಮಂಡ್ಯದಲ್ಲಿ ಒಟ್ಟು 23 ಅಭ್ಯರ್ಥಿಗಳಿಂದ 37 ನಾಮಪತ್ರ, ಶ್ರೀರಂಗಪಟ್ಟಣದಲ್ಲಿ ಒಟ್ಟು 21 ಅಭ್ಯರ್ಥಿಗಳಿಂದ 34 ನಾಮಪತ್ರ, ನಾಗಮಂಗಲದಲ್ಲಿ ಒಟ್ಟು 17 ಅಭ್ಯರ್ಥಿಗಳಿಂದ 26 ನಾಮಪತ್ರ, ಕೆ.ಆರ್. ಪೇಟೆಯಲ್ಲಿ ಒಟ್ಟು 09 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಒಟ್ಟಾರೆ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಿಂದ 119 ಅಭ್ಯರ್ಥಿಗಳಿಂದ 181 ನಾಮಪತ್ರಗಳು ಸಲ್ಲಿಕೆಯಾಗಿದೆ.



ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್. ದೇವರಾಜು ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅಶ್ವತ್ಥ್ ನಾರಾಯಣ, ಮಂಡ್ಯದಲ್ಲಿ ಈ ಹಿಂದೆ ಇಲ್ಲದ ವಾತಾವರಣ ಈ ಬಾರಿ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಅಲೆ ಎದ್ದಿದೆ. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ 7 ಸ್ಥಾನಗಳ ಪೈಕಿ ಎಷ್ಟೇ ಗೆದ್ದರೂ ನಮಗೆ ಬೋನಸ್ ಆಗಲಿದೆ. ಮಂಡ್ಯದಲ್ಲಿ ಬಿಜೆಪಿಗೆ ಜೆಡಿಎಸ್ ಪಕ್ಷ ನೇರ ಎದುರಾಳಿಯಾಗಿದ್ದು, ನಮ್ಮ ಅಭ್ಯರ್ಥಿ ಅಶೋಕ್ ಜಯರಾಂ ಗೆಲುವು ನಿಶ್ಚಿತ ಎಂದರು. ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಮಾತನಾಡಿ, ಈ ಚುನಾವಣೆಯಲ್ಲಿ ನಾನು ಗೆಲ್ಲಲಿದ್ದೇನೆ. ಗೆಲುವಿಗೆ ಬೇಕಾದ ಎಲ್ಲಾ ಹೋರಾಟ ಮಾಡುತ್ತೇನೆ. ನಮ್ಮ ನಾಯಕರು, ಕಾರ್ಯಕರ್ತರು ಹಾಗೂ ನನ್ನ ಶ್ರಮ ನನ್ನ ಗೆಲುವಿಗೆ ಸಹಕಾರಿ ಎಂದರು.

ದರ್ಶನ್ ಪುಟ್ಟಣ್ಣಯ್ಯ: ಮೇಲುಕೋಟೆ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ನಾಮಪತ್ರ ಸಲ್ಲಿಸಿದರು. ಪಟ್ಟಣದ ಮಿನಿವಿಧಾನಸೌಧಕ್ಕೆ ಸಾವಿರಾರು ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯೂ ಆದ ದರ್ಶನ್ ಪುಟ್ಟಣ್ಣಯ್ಯಗೆ ನಟ ದರ್ಶನ್, ಹಿರಿಯ ಸಾಹಿತಿ ದೇವನೂರು ಮಹದೇವ, ತಾಯಿ ಸುನೀತಾ ಪುಟ್ಟಣ್ಣಯ್ಯ, ಕಾಂಗ್ರೆಸ್ ಮುಖಂಡರಾದ ಬಿ.ರೇವಣ್ಣ, ಡಾ.ರವೀಂದ್ರ, ತ್ಯಾಗರಾಜು, ಹೆಚ್.ಟಿ.ರಾಮು, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಕೆಂಪೂಗೌಡ ಸೇರಿದಂತೆ ಅನೇಕರು ಸಾಥ್ ನೀಡಿದರು.

ಬಳಿಕ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಈ ಚುನಾವಣೆಯಲ್ಲಿ ನನ್ನನ್ನ ಆಶೀರ್ವದಿಸಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿಕೊಡಿ. ನಮ್ಮ ತಂದೆ ಪುಟ್ಟಣ್ಣಯ್ಯ ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕೆಲಸ ಮಾಡಿದ್ದರು. ಅದರಂತೆ ಅವರ ಮಾರ್ಗದಲ್ಲಿ ಸಾಗಲು ಬಯಸಿರುವ ನನಗೂ ಸಹ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಬಿ.ಎಲ್.ದೇವರಾಜು: ಕೆ.ಆರ್.ಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ದೇವರಾಜುಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮುಖಂಡರಾದ ವಿಜಯ್ ರಾಮೇಗೌಡ ಸೇರಿದಂತೆ ಹಲವರು ಸಾಥ್ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಾತನಾಡಿ, ಬಿ.ಎಲ್. ದೇವರಾಜು ಹಿರಿಯ ನಾಯಕರಾಗಿದ್ದು, ಅವರಿಗೆ ಜೆಡಿಎಸ್‌ನಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿಲ್ಲ. ಆ ಕಾರಣದಿಂದ ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಅವರ ಹಿರಿತನಕ್ಕೆ ತಕ್ಕಂತೆ ಕಾಂಗ್ರೆಸ್ ಗೌರವ ನೀಡಿ ಟಿಕೆಟ್ ನೀಡಿದೆ. ನಮ್ಮ ಸ್ಥಳೀಯ ಮುಖಂಡರು ಸಹ ದೇವರಾಜು ಅವರ ಪರ ನಿಂತು ಟಿಕೆಟ್ ಕೊಡುವಂತೆ ಒತ್ತಾಯಿಸಿದ ಕಾರಣ ಟಿಕೆಟ್ ನೀಡಿದ್ದು, ದೇವರಾಜು ಗೆಲುವು ನಿಶ್ಚಿತ ಎಂದರು.

ರಾಜ್ಯದಲ್ಲಿ ಹಣ ಬಲವೋ ಜನಬಲವೋ ಎಂಬ ರೀತಿ ಚುನಾವಣೆ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಹಣವನ್ನು ನೀರಿನಂತೆ ಖರ್ಚು ಮಾಡಿ, ಎಲ್ಲಾ ಬಗೆಯ ತಂತ್ರಗಾರಿಕೆ ನಡೆಸಿ, ಜನತೆಗೆ ಸುಳ್ಳು ಭರವಸೆ ನೀಡುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ. ಆದರೆ ರಾಜ್ಯದ ಪ್ರಬುದ್ಧ ಮತದಾರರು ಬದಲಾವಣೆ ಬಯಸಿದ್ದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೆಸೆಯಲಿದ್ದು, ಕಾಂಗ್ರೆಸ್ ಸರ್ಕಾರವನ್ನು ಅಸ್ತಿತ್ವಕ್ಕೆ ತರಲಿದ್ದಾರೆ ಎಂದು ಭವಿಷ್ಯ ನುಡಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಗುಂಪುಗಾರಿಕೆಯಿಂದ ತತ್ತರಿಸಿ ಹೋಗಿರುವ ಬಿಜೆಪಿ ಪಕ್ಷವು ಆಡಳಿತದಿಂದ ನಿರ್ಗಮಿಸಲು ದಿನಗಳನ್ನು ಎಣಿಸುತ್ತಿದೆ. ಜನಾಶೀರ್ವಾದವನ್ನು ಪಡೆದಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಇನ್ನು 15 ದಿನಗಳ ಕಾಲ ಕ್ಷೇತ್ರದ ಶಾಸಕ ನಾರಾಯಣಗೌಡ ಅವರು ಮಾಜಿ ಸಚಿವರಾಗಿ ಇರಲಿದ್ದಾರೆ. ನಂತರ ಕೆ.ಆರ್.ಪೇಟೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಬಿ.ಎಲ್. ದೇವರಾಜು ಶಾಸಕರಾಗಿ ಆಯ್ಕೆಯಾಗುವ ಮೂಲಕ ಸೋಲಿನ ಪೊರೆ ಕಳಚಿ ಗೆಲುವಿನ ದಡ ಸೇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಡೆ ದಿನವಾದ ಇಂದು ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಳವಳ್ಳಿ ಕ್ಷೇತ್ರದಲ್ಲಿ ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದರು.

ನಿಂಗೇಗೌಡ ನಿಧನ



ಭಾರತೀನಗರ, ಏ.20– ಇಲ್ಲಿಗೆ ಸಮೀಪದ ಕರಡಕೆರೆ ಗ್ರಾಮದ ರೈತ ಮುಖಂಡ ನಿಂಗೇಗೌಡ (95) ಗುರುವಾರ ಮಧ್ಯಾಹ್ನ ನಿಧನರಾದರು. ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಕರಡಕೆರೆಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಧರಣಪ್ಪ




ನಾಗಮಂಗಲ, ಏ.20– ಪಟ್ಟಣದ ಖ್ಯಾತ ವಕೀಲ ಧರಣಪ್ಪ(85) ಗುರುವಾರ ನಿಧನರಾದರು. ಮೃತರು ಅಪಾರ ಬಂಧುಗಳನ್ನು ಅಗಲಿದ್ದು, ಮೃತರ ನಿಧನಕ್ಕೆ ಪಟ್ಟಣದ ವಕೀಲರು ಸಂತಾಪ ಸೂಚಿಸಿದ್ದಾರೆ.

ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ

ಮಂಡ್ಯ, ಏ.20– ವಿಧಾನಸಭಾ ಚುನಾವಣೆ ಮತದಾನ ಮೇ 10 ರಂದು ಹಾಗೂ ಮತ ಎಣಿಕೆ ಮೇ 13 ರಂದು ನಡೆಯಲಿದೆ. ಈ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತದಾನದ ದಿನದಂದು ಮತದಾರರಿಗೆ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಮತದಾನದ ಮುಕ್ತಾಯದ 48 ಗಂಟೆಗಳ ಕಾಲದ ಅವಧಿಯನ್ನು ಹಾಗೂ ಮತ ಎಣಿಕೆ ದಿನದಂದು ಶುಷ್ಕ ದಿನ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಮೇ 8ರ ಸಂಜೆ 5 ರಿಂದ ಮೇ 11ರ ಬೆಳಗ್ಗೆ 10 ಗಂಟೆವರೆಗೆ ಹಾಗೂ ಮೇ 13ರ ಮತದಾನ ಎಣಿಕೆ ದಿನದಂದು ಬೆಳಗ್ಗೆ 6 ರಿಂದ ಮೇ 14 ರ ಬೆಳಗ್ಗೆ 10 ಗಂಟೆವರೆಗೆ ಮಂಡ್ಯ ಜಿಲ್ಲಾದ್ಯಂತ ಬರುವ ಮದ್ಯದ ಅಂಗಡಿ, ಬಾರ್ ಅಂಡ್ ರೆಸ್ಟೋರೆಂಟ್/ಕ್ಲಬ್‌ಗಳನ್ನು ಮುಚ್ಚುವಂತೆ ಹಾಗೂ ಸದರಿ ಅವಧಿಗಳಲ್ಲಿ ಮದ್ಯ ತಯಾರಿಕಾ ಘಟಕಗಳು, ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಮತ್ತು ಶೇಖರಣೆಯನ್ನು ನಿಷೇಧಿಸಲಾಗಿದೆ.

ಅಮಾವಾಸ್ಯೆ ಪೂಜೆಯಲ್ಲಿ ಮಾಜಿ ಪ್ರಧಾನಿ ಭಾಗಿ



ಆದಿಚುಂಚನಗಿರಿ, ಏ.20– ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಭೇಟಿ ನೀಡಿ ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಅಮಾವಾಸ್ಯೆ ಪೂಜೆಯಲ್ಲಿ ಭಾಗಿಯಾದರು.

ಬೆಳಗ್ಗೆ 9 ಗಂಟೆಗೆ ಆದಿಚುಂಚನಗಿರಿಗೆ ಆಗಮಿಸಿದ ದೇವೇಗೌಡರು, 2 ಗಂಟೆಗಳ ಕಾಲ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಮಂಡಿ ನೋವಿನ ಸಮಸ್ಯೆ ಹಿನ್ನಲೆಯಲ್ಲಿ ವೀಲ್ಹ್ ಚೇರ್‌ನಲ್ಲೇ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಬಳಿಕ ಗೌಡರಿಗೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದಶ್ರೀಗಳು ಅಭಿನಂದಿಸಿದರು. ಈ ವೇಳೆ ಶಾಸಕರಾದ ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಮಾಜಿ ಶಾಸಕ ಅಪ್ಪಾಜಿಗೌಡ ಇತರರಿದ್ದರು.

ಐದು ವರ್ಷದಲ್ಲಿ ಚಾಮರಾಜ ಕ್ಷೇತ್ರಕ್ಕೆ 950 ಕೋಟಿ ಅನುದಾನ ತಂದು ಮಾದರಿ ಕ್ಷೇತ್ರ ಮಾಡಿದ್ದೇನೆ

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಾಹಿತಿ ನೀಡಿದ ಶಾಸಕ ನಾಗೇಂದ್ರ



ಮೈಸೂರು, ಏ.20(ಎಂಕೆ)– ಚಾಮರಾಜ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಸುಮಾರು 950 ಕೋಟಿ ರೂ. ಅನುದಾನ ತರುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ನಿರಂತರವಾಗಿ ಕೆಲಸ ಮಾಡಿದ್ದೇನೆ ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು.

ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಶಾಸಕನಾಗಿ ಕೆಲಸ ಮಾಡಬೇಕು ಎಂಬ ಆಸೆ ಇತ್ತು. ಆದರೆ ಮೈತ್ರಿ ಸರ್ಕಾರ ಇದ್ದಿದ್ದರಿಂದ ಸಾಧ್ಯವಾಗಲಿಲ್ಲ. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೂ ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಅಭಿವೃದ್ಧಿ ಕಾರ್ಯಕ್ರಮಗಳ ಬದಲು ಸೋಂಕಿತರಿಗೆ, ನಿರ್ಗತಿಕರಿಗೆ, ಆರ್ಥಿಕ ಸಂಕಷ್ಟದಲ್ಲಿದ್ದವರಿಗೆ ನೆರವು ನೀಡುವುದೇ ಆಯಿತು. ಕ್ಷೇತ್ರದ ಅಭಿವೃದ್ಧಿಗಾಗಿ ಸಿಕ್ಕಿದ್ದು, ಕೇವಲ 2 ವರ್ಷಗಳ ಅವಧಿ ಮಾತ್ರ. ಆದರೆ ಕಡಿಮೆ ಸಮಯದಲ್ಲಿಯೇ ಮಾಡಿರುವ ಹತ್ತಾರು ಕಾರ್ಯಕ್ರಮಗಳನ್ನು ಹೇಳಿಕೊಳ್ಳುವುದಕ್ಕೆ ಹೆಮ್ಮೆಯಾಗುತ್ತದೆ ಎಂದರು.

ಕೊರೊನಾ ಸಂದರ್ಭದಲ್ಲಿ ಆಹಾರ ಪದಾರ್ಥಗಳುಳ್ಳ 50 ಸಾವಿರ ಕಿಟ್ ವಿತರಣೆ, ಅಮೃತ್ ಯೋಜನೆಯಡಿ ಸುಮಾರು 330 ಕೋಟಿ ರೂ.ವೆಚ್ಚದಲ್ಲಿ 6 ಟ್ಯಾಂಕ್‌ಗಳ ನಿರ್ಮಾಣ ಮಾಡಲಾಗಿದೆ. 12 ಕಡೆ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ನೂರು ವರ್ಷಗಳ ಇತಿಹಾಸವಿರುವ ಕೆ.ಆರ್. ಆಸ್ಪತ್ರೆಯ ನವೀಕರಣಕ್ಕೆ ಅಂದಾಜು 90 ಕೋಟಿ ರೂ., ಮೈಸೂರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಮಾರು 120 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿ ನಿಲಯ, ಗ್ರಂಥಾಲಯ ಹಾಗೂ ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣವಾಗಿದೆ. ಅದರಂತೆ ನರ್ಸ್‌ಗಳಿಗೆ ಸುಮಾರು 9.70 ಕೋಟಿ ರೂ.ವೆಚ್ಚದಲ್ಲಿ ಕ್ವಾರ್ಟರ್ಸ್ ನಿರ್ಮಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು. ಚಾಮರಾಜ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ತಕ್ಷಣದಿಂದಲೇ ಯುಜಿಡಿ ಸಮಸ್ಯೆ ಬಗೆಹರಿಸಿದ್ದೇನೆ. ಸುಮಾರು 307 ಕೋಟಿ ರೂ.ವೆಚ್ಚದಲ್ಲಿ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ವಾತಾವರಣವಿರುವ ಕೆ.ಜಿ.ಕೊಪ್ಪಲು, ಕುಂಬಾರ ಕೊಪ್ಪಲಿನ ಸಣ್ಣ ಸಣ್ಣ ರಸ್ತೆಗೂ ಡಾಂಬರೀಕರಣವಾಗಿದೆ. ಎಲ್ಲಾ ಜಾತಿ–ಸಮುದಾಯದವರಿರುವ ತಿಲಕ್‌ನಗರ ಸಂಪೂರ್ಣವಾಗಿ ಬದಲಾಗಿದ್ದು, ಅಚ್ಚುಕಟ್ಟಾದ ಮೂಲಸೌಕರ್ಯಗಳೊಂದಿಗೆ ಮಾದರಿ ವಾರ್ಡ್‌ನಂತಿದೆ. ಹಾಗೆಯೇ ಮಂಜುನಾಥಪುರ ಸೇರಿದಂತೆ ಕೆಲವೆಡೆ ವಾಸವಿದ್ದ 377 ಕುಟುಂಬಸ್ಥರಿಗೆ ಹಕ್ಕುಪತ್ರ ಕೊಡಿಸಲಾಗಿದೆ. ದೇವಾಲಯಗಳ ಅಭಿವೃದ್ಧಿಗೆ 5–6 ಕೋಟಿ ರೂ. ನೀಡಲಾಗಿದೆ ಎಂದು ವಿವರಿಸಿದರು.

ಪಾರಂಪರಿಕ ಹಾಗೂ ಪಿಂಕ್ ಶೌಚಾಲಯ: ಇಡೀ ರಾಜ್ಯದಲ್ಲಿಯೇ ಪಾರಂಪರಿಕ ಹಾಗೂ ಪಿಂಕ್ ಶೌಚಾಲಯ ಇರುವುದು ಚಾಮರಾಜ ಕ್ಷೇತ್ರದಲ್ಲಿ ಮಾತ್ರ. ಮಹಿಳೆಯರಿಗಾಗಿರುವ ಪಿಂಕ್ ಶೌಚಾಲಯದಲ್ಲಿ ವಿಶ್ರಾಂತಿ ಕೊಠಡಿ ಸೇರಿದಂತೆ ಎಲ್ಲಾ ಅನುಕೂಲತೆಗಳನ್ನು ಮಾಡಿಕೊಡಲಾಗಿದ್ದು, ಸದ್ಯದಲ್ಲಿ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು. ಆಶ್ರಯ ಯೋಜನೆಯಡಿ 3000 ಮನೆಗಳ ನಿರ್ಮಾಣಕ್ಕೆ ಪ್ರಯತ್ನಿಸಿ, 23 ಎಕರೆ ಜಾಗ ಗುರ್ತಿಸಲಾಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಕೋರ್ಟ್‌ನಲ್ಲಿ ಸ್ಟೇ ತಂದಿದ್ದರಿಂದ ಸಾಕಾರಗೊಳಿಸಲು ಸಾಧ್ಯವಾಗಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಸಿಕೊಡುವ ಪ್ರಯತ್ನವನ್ನು ಮತ್ತೆ ಮಾಡಲಾಗುವುದು. ಹಾಗೆಯೇ ಸಾಂಸ್ಕೃತಿಕ ನಗರಿ ಮೈಸೂರಿನ ಎಲ್ಲೆಡೆ ಒಂದೇ ತರಹದ ಎಲ್‌ಇಡಿ ಬೀದಿದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉಳಿತಾಯದ ಜೊತೆಗೆ ಶಿಸ್ತಿನಿಂದ ಕಾಣಿಸುವಂತೆ ಮಾಡಲಾಗಿದೆ ಎಂದರು. ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯ ಮುಂದುವರೆಸಲು ಹೆಚ್ಚುವರಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸ್ವಲ್ಪ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದರಲ್ಲದೆ ಕೆಲವು ಕ್ಷೇತ್ರಗಳಲ್ಲಿ ಶಾಸಕರಾಗಿದ್ದವರು ಮತಯಾಚನೆಗೆ ಹೋದರೆ ನೀವೇನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸುತ್ತಾರೆ. ಆದರೆ ಚಾಮರಾಜ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಪ್ರತಿಯೊಬ್ಬರಿಗೂ ತಿಳಿದಿದ್ದು, ಕ್ಷೇತ್ರ ಸಾರ್ವಜನಿಕರೆಲ್ಲರೂ ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದರು.

ಹೊಸ ಯೋಜನೆಗಳು ಸಾಕಷ್ಟಿವೆ: ಚಾಮರಾಜ ವಿಧಾನಸಭಾ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಆಗಾಗಿ ಮತ್ತೊಮ್ಮೆ ಕ್ಷೇತ್ರದ ಮತದಾರರು ನನಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು. ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾ ವಕ್ತಾರ ಡಾ. ಕೆ. ವಸಂತ್‌ಕುಮಾರ್, ಮೈಸೂರು ವಿಭಾಗ ಮಾಧ್ಯಮ ಕೇಂದ್ರ ಸಂಯೋಜಕ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಕಳಪೆ ಕಾಮಗಾರಿ ಎಲ್ಲಿಯೂ ನಡೆದಿಲ್ಲ....!

ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಯಲ್ಲಿ ಎಲ್ಲಿಯೂ ಕಳಪೆ ಕಾಮಗಾರಿ ನಡೆದಿಲ್ಲ. ದೇವರಾಜ ಅರಸು ರಸ್ತೆಯ ಡಾಂಬರೀಕರಣ ವೇಳೆ ಕಳಪೆ ಕಾಮಗಾರಿ ನಡೆಯುತ್ತಿದೆ ಎಂಬ ದೂರು ತಿಳಿದ ಕೂಡಲೇ ಆಗಿದ್ದ ಅಷ್ಟೂ ಡಾಂಬರ್ ಅನ್ನು ತೆರವುಗೊಳಿಸಿ, ಮತ್ತೆ ವ್ಯವಸ್ಥಿತವಾಗಿ ಡಾಂಬರೀಕರಣ ಮಾಡಿಸಲಾಗಿದೆ. ಈ ಕುರಿತು ಯಾರು ಬೇಕಾದರೂ ಪರಿಶೀಲನೆ ನಡೆಸಬಹುದು.

ಮೂರನೇ ಪುಟದಿಂದ

ಹಿಂಪಡೆಯಲು ಕಡೇ ದಿನ

ಅವಕಾಶವಿದೆ. ಸೋಮವಾರ ಸಂಜೆ ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರವಾರು ಚುನಾವಣಾ ಕಣದಲ್ಲಿ ಉಳಿದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮೇ 9ರಂದು ಎಲ್ಲಾ ಸ್ಟ್ರಾಂಗ್ ರೂಂಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಮಸ್ಟರಿಂಗ್ ಪ್ರಕ್ರಿಯೆ ನಡೆಯಲಿದ್ದು, ಮೇ 10ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮೇ 13ರಂದು ಮೈಸೂರಿನ ವಾಲ್ಮೀಕಿ ರಸ್ತೆಯ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ.

ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ


ಘಟಕವೇ ಪರಿಶೀಲನೆಗೆ ತೆಗೆದುಕೊಂಡಿದೆ. ಶಿವಕುಮಾರ್ ಸಲ್ಲಿಸಿರುವ ನಾಮಪತ್ರದಲ್ಲಿ ವಿಶೇಷವಾಗಿ ಆಸ್ತಿ ವಿವರ ಹಾಗೂ ತಮ್ಮ ಮೇಲಿರುವ ಮೊಕದ್ದಮೆಗಳಿಗೆ ಸಂಬಂಧಿಸಿದಂತೆ ಸಮಸ್ಯೆ ಉದ್ಭವವಾಗಬಹುದೆಂದು ಕಾನೂನು ತಜ್ಞರು ಅವರ ಗಮನಕ್ಕೆ ತಂದಿದ್ದಾರೆ. ನಂತರ ತಮ್ಮ ಅರ್ಜಿಗೆ ಸಂಬಂಧಿಸಿದಂತೆ ಆಪ್ತರು ಹಾಗೂ ಕಾನೂನು ತಜ್ಞರೊಟ್ಟಿಗೆ ಚರ್ಚೆ ನಡೆಸಿ, ಅವರ ಸಲಹೆ ಮೇರೆಗೆ ಸುರೇಶ್ ಅವರನ್ನು ಕಣಕ್ಕಿಳಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಪಾಸ್ತಿ ಹೊಂದಿರುವ ಬಗ್ಗೆ ಐಟಿ, ಇಡಿ, ಹಾಗೂ ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸಿ, ಕೆಲವು ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲು ಹತ್ತಿದರೆ, ಮತ್ತೆ ಕೆಲವು ಪ್ರಕರಣಗಳು ತನಿಖಾ ಹಂತದಲ್ಲಿವೆ.

ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಶಿವಕುಮಾರ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನೀಡಿಲ್ಲ. ಆದರೆ ಅವರ ಆದಾಯ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಕೇಂದ್ರದ ಮೂರು ತನಿಖಾ ಸಂಸ್ಥೆಗಳ ಮುಂದೆ ದಾಖಲೆಗಳಿವೆ.

ಸಂಸ್ಥೆಗಳಲ್ಲಿರುವ ದಾಖಲೆ ಹಾಗೂ ಶಿವಕುಮಾರ್ ಸಲ್ಲಿಸಿರುವ ಅರ್ಜಿಯಲ್ಲಿ ವ್ಯತ್ಯಾಸಗಳು ಕಂಡು ಬಂದರೆ ಶಿವಕುಮಾರ್ ಅರ್ಜಿ ವಜಾಗೊಳ್ಳಲಿದೆ. ಶಿವಕುಮಾರ್ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿಯ ಆರ್. ಅಶೋಕ್ ಮೇಲುಗೈ ಸಾಧಿಸಬಹುದು. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ತಮ್ಮ ಸಹೋದರನಿಂದ ನಾಮಪತ್ರ ಸಲ್ಲಿಸಿದ್ದಾರೆ.

ಹಾಸನದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದ ಗೌಡರ ಕುಟುಂಬ

ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿ ಸ್ವರೂಪ್ ಪರ ಮನೆ ಮಂದಿಯೆಲ್ಲಾ ಪ್ರಚಾರ ಅಬ್ಬರ



ಹಾಸನ: ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಗುರುವಾರ ಬಿಜೆಪಿಯ ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ಸೆಡ್ಡು ಹೊಡೆದು ಬೃಹತ್ ರ್ಯಾಲಿ ನಡೆಸುವ ಮೂಲಕ ದಳಪತಿಗಳು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

ಗುರುವಾರ ಬೆಳಗ್ಗೆ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ರ್ಯಾಲಿಗೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು. ನಂತರ ಸಾಲಗಾಮೆ ರಸ್ತೆಯ ಮೂಲಕ ಸಹ್ಯಾದ್ರಿ ವೃತ್ತ, ಮಹಾವೀರ ವೃತ್ತ ಸಾಗಿ ಹೇಮಾವತಿ ಪ್ರತಿಮೆ ಬಳಿ ಆಗಮಿಸಿ ಅಲ್ಲಿಂದ ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಆಗಮಿಸಿತು.

ಮೆರವಣಿಗೆ ರಕ್ಷಣಾ ಪುರಂಗೆ ಆಗಮಿಸುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ರ್ಯಾಲಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳ ಜಯಘೋಷ ಮುಗಿಲು ಮುಟ್ಟಿತು. ಎನ್.ಆರ್.ವೃತ್ತದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ, ಅಭ್ಯರ್ಥಿ ಸ್ವರೂಪ್ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ, ಹೂ ಮಳೆ ಸುರಿಸಲಾಯಿತು. ಮೆರವಣಿಗೆಯ ಎಲ್ಲೆಡೆ ಜೆಡಿಎಸ್ ಬಾವುಟ ರಾರಾಜಿಸುತ್ತಿದ್ದವು.

ಬಳಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ನನ್ನ ಅಧಿಕಾರದ ಅವಧಿಯಲ್ಲಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೇನೆ ಎಂಬುದು ಜನರಿಗೇ ಗೊತ್ತು. ಅನಾರೋಗ್ಯದ ಸಂದರ್ಭದಲ್ಲಿಯೂ ಕೂಡ ನಿಮ್ಮ ಮುಂದೆ ಬಂದು ಸ್ವರೂಪ್ ಗೆಲ್ಲಿಸಿ ಎಂದು ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿದರು. ಪ್ರೀತಂ ಗೌಡನನ್ನು ಸೋಲಿಸಬೇಕು. ಅದಕ್ಕೆ ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಂದು ಪ್ರಚಾರ ಮಾಡುತ್ತೇನೆ. ನಮ್ಮ ಕುಟುಂಬದ ವಿರುದ್ಧ ಆರೋಪ ಮಾಡಿದವರಿಗೆ ತಕ್ಕ ಉತ್ತರ ನೀಡಬೇಕು. ಅದಕ್ಕಾಗಿ ಸಹೋದರರೆಲ್ಲರೂ ಒಗ್ಗಟ್ಟಿನಿಂದ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂದರು.

ಸ್ವರೂಪ್ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಅವರ ತಂದೆ ನಾಲ್ಕು ಬಾರಿ ಶಾಸಕರಾಗಿ ಕೆಲಸ ಮಾಡಿದವರು. ಯಾರ ಮೇಲೆಯೂ ಆರೋಪ ಮಾಡಿದವರಲ್ಲ. ಆದರೆ ಈಗಿನ ಶಾಸಕರು ಏನೆಲ್ಲಾ ಮಾಡಿದ್ದಾರೆ ಎಂಬುದು ಗೊತ್ತಿದೆ. ಆತನನ್ನು ಸೋಲಿಸುವುದೇ ನಮ್ಮ ಗುರಿ ಎಂದು ಹೇಳಿದರು. ಮೆರವಣಿಗೆಯಲ್ಲಿ ಮಾಜಿ ಸಚಿವ ಎ.ಮಂಜು, ದಿ. ಎಚ್‌ಎಸ್. ಪ್ರಕಾಶ್ ಅವರ ಪತ್ನಿ ಲಲಿತಮ್ಮಾ, ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ, ಎಸ್.ದ್ಯಾವೇಗೌಡ, ಸುಮುಖ ರಘು, ಸೋಮನಹಳ್ಳಿ ನಾಗರಾಜ್, ನಗರಸಭೆ ಜೆಡಿಎಸ್ ಸದಸ್ಯರು, ತಾಪಂ, ಜಿಪಂ ಮಾಜಿ ಸದಸ್ಯರು ಭಾಗವಹಿಸಿದ್ದರು.

ದೇವೇಗೌಡರ ಆಗಮನ, ಮಳೆಯ ಸಿಂಚನ

ಜೆಡಿಎಸ್‌ನ ರ್ಯಾಲಿಗೆ ಗುರುವಾರ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಹಾಸನಕ್ಕೆ ಆಗಮಿಸುತ್ತಿದ್ದಂತೆ ಮಳೆಯ ಸಿಂಚನ ವಾಯಿತು. ಇಷ್ಟು ದಿನ ಬಿಸಿಲಿನ ಝಳದಿಂದ ಪರಿತಪಿಸುತ್ತಿದ್ದ ಜನರಿಗೆ ಮಳೆ ಬಂದಿದ್ದು ಖುಷಿ ನೀಡಿದರೆ ಜೆಡಿಎಸ್‌ಗೆ ಶುಭ ಸೂಚನೆಯಂತೆ ಕಂಡಿತು. ಈ ಬಾರಿ ಜಿಲ್ಲೆಯಲ್ಲಿ ಜೆಡಿಎಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಹಾಸನದಲ್ಲೂ ಭರ್ಜರಿ ಜಯಭೇರಿ ಬಾರಿಸಲಿದೆ. ದೇವರು ಆಶೀರ್ವದಿಸಿದಂತೆ ಮಳೆಯ ಸಿಂಚನವಾಗಿದೆ ಎಂದು ಅಭಿಮಾನಿಗಳು ಮತ್ತು ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದರು.

ದೇವೇಗೌಡರ ಕುಟುಂಬ ಅಂದರೆ ಹುಡುಗಾಟನಾ: ಎಚ್‌ಡಿಕೆ

ಕುಟುಂಬ ರಾಜಕಾರಣ ಎಂದು ಪದೇ ಪದೆ ಆರೋಪ ಮಾಡುವವರಿಗೆ ದೇವೇಗೌಡರ ಕುಟುಂಬ ಅಂದರೆ ಹುಡುಗಾಟನಾ. ನಮ್ಮ ಕುಟುಂಬದವರು ರಾಜಕಾರಣ ಮಾಡಬೇಕಲ್ಲವೇ ಎಂದು ಶಾಸಕ ಪ್ರೀತಂಗೌಡರಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು. ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬವೆಂದರೆ ಹುಡುಗಾಟವಲ್ಲ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ನಮ್ಮ ಕುಟುಂಬದವರೆಲ್ಲರೂ ಒಟ್ಟಾಗಿದ್ದೇವೆ. ನಮ್ಮ ಬಗ್ಗೆ ಲಘುವಾಗಿ ಮಾತನಾಡಿದವರಿಗೆ ಕಾರ್ಯಕರ್ತರೇ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಆಕಸ್ಮಿಕವಾಗಿ ಗೆದ್ದು ನಮ್ಮ ಕುಟುಂಬದ ಮೇಲೆಯೇ ಸವಾಲು ಹಾಕುತ್ತಾರೆ. ಇಂದು ಜನರು ಪ್ರೀತಿ–ವಿಶ್ವಾಸದಿಂದ ಶಕ್ತಿ ತುಂಬಿದ್ದಾರೆ. ಕಳೆದ ಬಾರಿಯೇ ಕೆಲ ತಪ್ಪುಗಳಿಂದ ಅವರು ಗೆದ್ದಿದ್ದರು. ಆದರೆ ಈ ಬಾರಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುತ್ತೇವೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರೂ ಜನರೇ ಗೆಲ್ಲಿಸುತ್ತಾರೆ ಎಂದರು. ಪ್ರೀತಂಗೌಡ ಹೊಳೆನರಸೀಪುರದಿಂದ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರು ಎಲ್ಲಿ ಬೇಕಾದರೂ ನಿಲ್ಲಲಿ. ಇವತ್ತು ನಮ್ಮ ಶಕ್ತಿ ಏನೆಂಬುದನ್ನು ತೋರಿಸಿದ್ದೇವೆ. ಚುನಾವಣೆಯಲ್ಲೂ ಕೂಡ ಅದನ್ನು ಸಾಬೀತುಪಡಿಸುತ್ತೇವೆ ಎಂದು ಹೇಳಿದರು.

ಉತ್ಸಾಹದಿಂದ ಪಾಲ್ಗೊಂಡ ಭವಾನಿ

ಜಿಲ್ಲಾ ಕ್ರೀಡಾಂಗಣದಿಂದ ಎನ್.ಆರ್. ವೃತ್ತದವರೆಗೂ ನಡೆದ ಬೃಹತ್ ರ್ಯಾಲಿಯಲ್ಲಿ ಭವಾನಿ ರೇವಣ್ಣ ಅವರು ಬಹಳ ಉತ್ಸಾಹದಿಂದ ಪಾಲ್ಗೊಂಡು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ನಗುಮುಖದೊಂದಿಗೆ ಕೈ ಮುಗಿಯುತ್ತಾ ಮೆರವಣಿಗೆಯಲ್ಲಿ ಸಾಗಿದರು. ಇವರಿಗೆ ರೇವಣ್ಣ, ಪ್ರಜ್ವಲ್, ಸೂರಜ್, ಸ್ವರೂಪ್ ಅವರು ಸಾಥ್ ನೀಡಿದರು.

ಅಂತಿಮ ದಿನ ನಾಮಪತ್ರ ಸಲ್ಲಿಕೆ ಭರಾಟೆ

ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ, ಚಾಮರಾಜ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್, ಎನ್.ಆರ್.ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ ಶಾಹಿದ್ ಇತರರು ನಾಮಪತ್ರ ಸಲ್ಲಿಕೆ

ಮೈಸೂರು,ಏ.20(ಎಂಟಿವೈ)– ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಗುರುವಾರ ಮೈಸೂರಲ್ಲಿ ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ, ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್, ಎನ್.ಆರ್.ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ ಶಾಹಿದ್, ಕರ್ನಾಟಕ ರಕ್ಷಣಾ ವೇದಿಕೆಯ ಅಭ್ಯರ್ಥಿ ಲೋಕೇಶ್ ಕುಮಾರ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಜಯಪ್ರಕಾಶ್ ಸೇರಿದಂತೆ ಹಲವರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿಗಳೂ ಸೇರಿದಂತೆ ಎಲ್ಲರೂ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ ಅನೇಕರು ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸುವ ಮೂಲಕ ಚುನಾವಣೆ ಎದುರಿಸಲು ಸಜ್ಜಾದರು.

ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಬೆಂಬಲಿಗರು ಹಾಗೂ ಮುಖಂಡರೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಜಯದ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಾಲಯಕ್ಕೆ ಪೂಜೆ ಸಲ್ಲಿಸುವ ಮೂಲಕ ಗೆಲುವಿಗಾಗಿ ಪ್ರಾರ್ಥಿಸಿದರು. ಬಳಿಕ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಸೇರಿದಂತೆ ಇನ್ನಿತರರೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಚಂಡೆಮದ್ದಳೆ, ನಗಾರಿ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಅಗ್ರಹಾರ ವೃತ್ತ, ಸಯ್ಯಾಜಿರಾವ್ ರಸ್ತೆ, ತ್ಯಾಗರಾಜ ರಸ್ತೆಯಲ್ಲಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಕಾರ್ಯಕರ್ತರು ಅಭ್ಯರ್ಥಿ ಟಿ.ಎಸ್.ಶ್ರೀವತ್ಸ, ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ, ಅಮಿತ್ ಶಾ, ಬಸವರಾಜ ಬೊಮ್ಮಾಯಿ, ಜೆ.ಪಿ.ನಡ್ಡಾ, ಬಿ.ವೈ. ವಿಜಯೇಂದ್ರ, ಎಸ್.ಎ.ರಾಮದಾಸ್ ಭಾವಚಿತ್ರವುಳ್ಳ ಫಲಕ ಪ್ರದರ್ಶಿಸಿದರು. ಬಳಿಕ ಪಾಲಿಕೆ ಕಚೇರಿಯಲ್ಲಿ ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಕೆ ವೇಳೆ ಸಂಸದ ಪ್ರತಾಪಸಿಂಹ, ಶಾಸಕ ಎಸ್.ಎ.ರಾಮದಾಸ್, ಮೇಯರ್ ಶಿವಕುಮಾರ್, ಸಿದ್ದರಾಜು ಉಪಸ್ಥಿತರಿದ್ದರು.

17 ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ: ಅಭ್ಯರ್ಥಿ ಶ್ರೀವತ್ಸ ಪತ್ರಕರ್ತರೊಂದಿಗೆ ಮಾತನಾಡಿ, ನಾನು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದೇನೆ. ಆದರೆ, 1984ರಿಂದಲೂ ವಿವಿಧ ಹುದ್ದೆಗಳನ್ನು ನಿಭಾಯಿಸಿಕೊಂಡು ಬಂದಿದ್ದೇನೆ. ನನಗೆ 17 ಚುನಾವಣೆಯಲ್ಲಿ ಕೆಲಸ ಮಾಡಿರುವ ಅನುಭವವಿದೆ. ಕ್ಷೇತ್ರದಲ್ಲಿ ಪ್ರಮುಖ ಎರಡು ಸಮಸ್ಯೆ ಗಮನಿಸಿದ್ದೇನೆ. ಅದರೊಂದಿಗೆ ಪ್ರಧಾನಿ ಮೋದಿ ಅವರ ಕೊಡುಗೆ ಹಾಗೂ ಸಾಧನೆಯನ್ನು ವಿವರಿಸಿ ಮತ ಕೇಳುತ್ತೇನೆ. ಕ್ಷೇತ್ರದಲ್ಲಿ ಯಾವುದೇ ಭಿನ್ನಮತವಿಲ್ಲ. ಶಾಸಕ ಎಸ್.ಎ.ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿದಂತೆ ಎಲ್ಲರೂ ನನ್ನೊಂದಿಗೆ ಇದ್ದಾರೆ. ನನ್ನ ಗೆಲುವು ನಿಶ್ಚಿತ ಎಂದರು.

ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್: ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್ ಅವರು ಬೆಂಬಲಿಗರು ಹಾಗೂ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಚಾಮರಾಜ ಕ್ಷೇತ್ರದ ವಿವಿಧ ಬಡಾವಣೆಗಳಿಂದ ಪಕ್ಷದ ಕಾರ್ಯಕರ್ತರು ಬೈಕ್ ರಾಲಿ ಮೂಲಕ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ರಾಘವೇಂದ್ರ ಮಠದ ಬಳಿಗೆ ಆಗಮಿಸಿದರು. ಬಳಿಕ ಅಲ್ಲಿಂದ ಅಭ್ಯರ್ಥಿ ಹೆಚ್.ಕೆ.ರಮೇಶ್ ವಾಹನದಲ್ಲಿ ಪಾಲಿಕೆ ಕಚೇರಿವರೆಗೂ ರೋಡ್ ಶೋ ನಡೆಸಿದರು.

ನಗರಪಾಲಿಕೆ ಕಚೇರಿಯಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಪಾಲಿಕೆ ಸದಸ್ಯೆ ಪ್ರೇಮಾ ಶಂಕರೇಗೌಡ ಅವರೊಂದಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅಭ್ಯರ್ಥಿ ಹೆಚ್.ಕೆ.ರಮೇಶ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಪರ ಒಲವು ಹೆಚ್ಚಾಗಿದೆ. ಎಲ್ಲಾ ನಾಯಕರ ಬೆಂಬಲ ಪಡೆದು ಚುನಾವಣೆ ಎದುರಿಸುತ್ತೇನೆ ಎಂದರು.

ಎನ್.ಆರ್.ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ: ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಅಬ್ದುಲ್ ಖಾದರ್ ಶಾಹಿದ್ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ಮೈಸೂರಿನ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ತೆರೆದಿರುವ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಅಭ್ಯರ್ಥಿ ಅಬ್ದುಲ್ ಖಾದರ್ ಶಾಹಿದ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಕ್ಷೇತ್ರದ ಜನತೆ ಉತ್ಸುಕರಾಗಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಬದಲಾವಣೆ ಬಯಸಿ ಜೆಡಿಎಸ್ ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದರು.

ಜಯಪ್ರಕಾಶ ಬಂಡಾಯ ಅಭ್ಯರ್ಥಿ: ಚಾಮರಾಜ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡ, ಚಲನಚಿತ್ರ ನಟ ಎಸ್.ಜಯಪ್ರಕಾಶ್(ಜೆಪಿ) ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಚಾಮರಾಜ ಕ್ಷೇತ್ರ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ದೇವರಾಜ ಮೊಹಲ್ಲಾದಲ್ಲಿರುವ ಆಲಮ್ಮ ಕಲ್ಯಾಣ ಮಂಟಪದಲ್ಲಿ ಬೆಂಬಲಿಗರ ಸಭೆ ನಡೆಸಿ, ಚರ್ಚಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಬಲಿಗರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ತೆರೆದ ಜೀಪ್‌ನಲ್ಲಿ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕರವೇ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಲೋಕೇಶ್ ಕುಮಾರ್ ಎನ್.ಆರ್.ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದರು. ಕರವೇ ಕಾರ್ಯಕರ್ತರೊಂದಿಗೆ ಕನ್ನಡದ ಧ್ವಜ ಹಿಡಿದು ರೋಡ್ ಶೋ ಮೂಲಕ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿಗೆ ಬಂದು ನಂತರ ನಾಮಪತ್ರ ಸಲ್ಲಿಸಿದರು.

ಸುಹೇಲ್ ಬೇಗ್ ಬಂಡಾಯ ಅಭ್ಯರ್ಥಿ: ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಪಾಲಿಕೆ ಮಾಜಿ ಸದಸ್ಯ ಸುಹೇಲ್ ಬೇಗ್ ನಾಮಪತ್ರ ಸಲ್ಲಿಸಿದರು. ಮಾಜಿ ಶಾಸಕ ವಾಸು ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.



ಕೆ.ಆರ್. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಭಾರೀ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.



ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು.



ಚಾಮರಾಜ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಚಲನಚಿತ್ರ ನಟ ಎಸ್.ಜಯಪ್ರಕಾಶ್(ಜೆಪಿ) ತಮ್ಮ ಅಭಿಮಾನಿಗಳು, ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ, ಬಳಿಕ ತಮ್ಮ ನಾಮಪತ್ರ ಸಲ್ಲಿಸಿದರು.



ಎನ್.ಆರ್.ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ ಶಾಹಿದ್ ತಮ್ಮ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ನಜರ್‌ಬಾದ್ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.



ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಲೋಕೇಶ್ ಕುಮಾರ್ ಮೆರವಣಿಗೆ ನಡೆಸಿ ಎನ್.ಆರ್. ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಪಕ್ಷ ಬಿಡುವ ಮಾತೇ ಇಲ್ಲ, ಶ್ರೀವತ್ಸ ಪರ ನಾಳೆಯಿಂದಲೇ ಪ್ರಚಾರ: ರಾಮದಾಸ್

ಮೈಸೂರು,ಏ.20(ಎಂಟಿವೈ)–ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರವಾಗಿ ಏ.22ರಿಂದ ಪ್ರಚಾರ ನಡೆಸುತ್ತೇನೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪಿದಾಗ ನಾನು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹಲವರು ಅಂದುಕೊಂಡಿದ್ದರು. ಈ ಹಿಂದೆ ಜಿಲ್ಲೆಯಲ್ಲಿದ್ದ 12 ನಾಯಕರಲ್ಲಿ ಬಿಜೆಪಿಯಲ್ಲಿ ಉಳಿದಿರುವುದು ನಾನೊಬ್ಬನೇ. ಹೀಗಿರುವಾಗ ನಾನು ಈಗ ಶಾಸಕ ಸ್ಥಾನಕ್ಕಾಗಿ ತಾಯಿ ಸ್ಥಾನದಲ್ಲಿ ನೋಡುವ ಪಕ್ಷವನ್ನು ಬಿಡಬೇಕೇ ಎಂದು ಆಲೋಚನೆ ಮಾಡಿದೆ ಎಂದರು.

ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಬಿಜೆಪಿಯಲ್ಲೇ ಉಳಿದುಕೊಳ್ಳುವ ಕುರಿತು ಚರ್ಚೆಯಾಗಿತ್ತು. ಆದರೆ, ಶಿಸ್ತಿನ ಪಕ್ಷದಲ್ಲಿದ್ದು, ಆರ್‌ಎಸ್‌ಎಸ್‌ನಿಂದ ಬಂದ ನಾನು ಪಕ್ಷದ ಸೂಚನೆಯನ್ನು ಗೌರವಿಸಿ, ದೇಶಕ್ಕಾಗಿ ಆಲೋಚನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಅಧಿಕಾರದ ವ್ಯಾಮೋಹವಲ್ಲ, ದೇಶ ನನಗೆ ಮುಖ್ಯ. ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನನ್ನ ಮೇಲೆ ತೋರಿರುವ ಪ್ರೀತಿ ಮುಖ್ಯ. ಅದೇ ಕಾರಣಕ್ಕೆ ಬಿಜೆಪಿಯಲ್ಲೇ ಮುಂದುವರೆಯಲು ನಿರ್ಧರಿಸಿದ್ದೇನೆ ಎಂದರು.

ಕೆ.ಆರ್.ಕ್ಷೇತ್ರದಲ್ಲಿ 33 ಸಾವಿರ ಬಿಜೆಪಿ ಕಾರ್ಯಕರ್ತರಿದ್ದಾರೆ. ಬೂತ್ ಮಟ್ಟದಲ್ಲಿ 'ಆಲ್‌ಬೂತ್ ಬಿಜೆಪಿ ಬೂತ್ ಅಭಿಯಾನವನ್ನು ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಯಶಸ್ವಿಯಾಗಿ ನಡೆಸಿದ್ದೇವೆ. ಕ್ಷೇತ್ರದಲ್ಲಿ ಬಿಜೆಪಿಯ ದೊಡ್ಡ ತಂಡವೇ ಇದೆ. ಇವರೆಲ್ಲರೂ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಅವರನ್ನು ಗೆಲ್ಲಿಸಬೇಕೆಂಬ ಗುರಿ ನಮ್ಮೆಲ್ಲರದ್ದಾಗಿದೆ. ಹೀಗಾಗಿ ಶ್ರೀವತ್ಸ ಅವರನ್ನು ಅತಿಹೆಚ್ಚು ಮತಗಳಲ್ಲಿ ಗೆಲ್ಲಿಸುವ ಮೂಲಕ ಮತ್ತೆ ಕ್ಷೇತ್ರ ಬಿಜೆಪಿಯ ಕ್ಷೇತ್ರ ಎಂಬುದನ್ನು ಸಾಬೀತು ಮಾಡುವಂತೆ ರಾಮದಾಸ್ ಕರೆ ನೀಡಿದರು.

ಬಿಜೆಪಿ ಮೆರವಣಿಗೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಭಾಗಿ: ಜನರಿಂದ ಆಕ್ರೋಶ



ಮೆರವಣಿಗೆಯಲ್ಲಿ ಬಾಲಕರು.

ಮೈಸೂರು,ಏ.20(ಎಂಟಿವೈ)– ಚುನಾವಣಾ ಪ್ರಚಾರಕ್ಕೆ ಅಪ್ರಾಪ್ತರನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಈಗಾಗಲೇ ಎಲ್ಲಾ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದ್ದರೂ, ಗುರುವಾರ ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

ಅಗ್ರಹಾರದ ನೂರೊಂದು ಗಣಪತಿ ದೇವಾಲಯದಿಂದ ಪೂಜೆ ಸಲ್ಲಿಸಿ, ನಗರ ಪಾಲಿಕೆ ಕಚೇರಿವರೆಗೂ ಮೆರವಣಿಗೆ ನಡೆಸಲಾಯಿತು. ಈ ವೇಳೆ 20ಕ್ಕೂ ಹೆಚ್ಚು ಬಾಲಕರು ಬಿಜೆಪಿ ಬಾವುಟ ಹಿಡಿದುಕೊಂಡು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ 17 ವರ್ಷದ ಮೊಮ್ಮಗ ಪಾಲ್ಗೊಂಡಿದ್ದಕ್ಕೆ ಸಂಸದ ಪ್ರತಾಪ ಸಿಂಹ ಸೇರಿದಂತೆ ಕೆಲ ನಾಯಕರು ಟೀಕಿಸಿದ್ದರು. ಇದೀಗ ಬಿಜೆಪಿ ನಾಯಕರು ಮುಜುಗರಕ್ಕೆ ಒಳಗಾದಂತಾಗಿದೆ.



ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.58 ರಾಮಕೃಷ್ಣನಗರ ಮಾಜಿ ಕಾರ್ಪೊರೇಟರ್ ಹಾಗೂ ಪಕ್ಷೇತರ ಅಭ್ಯರ್ಥಿ ಕೊಪ್ಪಲು ದಿನೇಶ್ ಹಾಗೂ ಮುಖಂಡರು, ಯುವಕರು ಶಾಸಕ ಜಿ.ಟಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕಾರ್ಗಿಲ್ ಮಹೇಶ್, ದಿನೇಶ್‌ಗೌಡ, ಕುಮಾರ್, ರವಿ, ಗೋಪಾಲಯ್ಯ, ನರಸಿಂಹ, ಚರಣ್, ಮಂಜು, ಮಹದೇವ್, ಪಾಪು ಇನ್ನಿತರರು ಉಪಸ್ಥಿತರಿದ್ದರು.

ಮೋದಿ ಸರ್‌ನೇಮ್ ವಿವಾದ; ರಾಹುಲ್‌ಗೆ ಮತ್ತೆ ಹಿನ್ನಡೆ: ಅರ್ಜಿ ವಜಾಗೊಳಿಸಿದ ಸೂರತ್ ಕೋರ್ಟ್



ಸೂರತ್, ಏ.20–'ಮೋದಿ ಸರ್‌ನೇಮ್' ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ರಾಬಿನ್ ಮೊಗೇರಾ ಅವರು, ಅವರ ಮನವಿಯನ್ನು ತಿರಸ್ಕರಿಸಿದ್ದಾರೆ.

ಇದರಿಂದ ಕಾಂಗ್ರೆಸ್ ನಾಯಕ ಸಂಸತ್ ಸದಸ್ಯತ್ವ ಅನರ್ಹತೆಯಿಂದ ಬಚಾವಾಗುವುದು ಇನ್ನು ಸಾಧ್ಯವಾಗಿಲ್ಲ. 2019ರ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ, ತಮಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತು ಮಾಡುವಂತೆ ಹಾಗೂ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

"ಎಲ್ಲ ಕಳ್ಳರ ಹೆಸರಲ್ಲಿಯೂ ಮೋದಿ ಸರ್‌ನೇಮ್ ಇದೆ" ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮಾರ್ಚ್ 23ರಂದು ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿತ್ತು. ಇದು ಕ್ರಿಮಿನಲ್ ಮಾನಹಾನಿ ಪ್ರಕರಣವಾಗಿದ್ದು, ಎರಡು ವರ್ಷ ಶಿಕ್ಷೆಗೆ ಒಳಗಾಗಿದ್ದರಿಂದ ತಕ್ಷಣದಿಂದಲೇ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡಿತ್ತು.ಈಗ ಮತ್ತೆ ಮೇಲ್ಮನವಿ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಅವರ ಸಂಸತ್ ಸದಸ್ಯತ್ವ ಅನರ್ಹತೆ ಮುಂದುವರಿಯಲಿದೆ.

ರಾಹುಲ್ ಗಾಂಧಿ ವಾದ: ನನ್ನ ಭಾಷಣ ಮಾನಹಾನಿಕರವಾಗಿಲ್ಲ. ಅದು ಮಾನಹಾನಿಕರವನ್ನಾಗಿ ಮಾಡಲು ಅಥವಾ ಹಾಗೆ ಕಾಣಿಸಲು ಭೂತಕನ್ನಡಿಯಡಿ ನೋಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕಾತ್ಮಕವಾಗಿ ಮಾತನಾಡುವ ಧೈರ್ಯ ಪ್ರದರ್ಶಿಸಿದ್ದಕ್ಕೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರಾಹುಲ್ ಗಾಂಧಿ ವಾದಿಸಿದ್ದರು. 2019ರಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೋಲಾರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, "ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ– ಎಲ್ಲ ಕಳ್ಳರ ಹೆಸರೂ ಮೋದಿ ಸರ್‌ನೇಮ್ ಹೊಂದಿರುವುದು ಏಕೆ" ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು. ಅವರ ಹೇಳಿಕೆಯಿಂದ ಮೋದಿ ಹೆಸರಿಗೆ ಅವಮಾನವಾಗಿದೆ ಎಂದು ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸೂರತ್‌ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಜಾತಿ, ಆದಾಯ ದೃಢೀಕರಣ ಪತ್ರ ನೀಡಲು ಮಾಜಿ ಗ್ರಾಪಂ ಉಪಾಧ್ಯಕ್ಷರಿಂದಲೇ ಲಂಚ ಸ್ವೀಕಾರ

ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ



ನಾಗರಾಜು

ಮೈಸೂರು,ಏ.20(ಆರ್‌ಕೆ)–ಜಾತಿ– ಆದಾಯ ದೃಢೀಕರಣ ಪತ್ರ ನೀಡಲು ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಿಂದ 1,500 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ (VA) ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.

ನಂಜನಗೂಡು ತಾಲೂಕು, ಹರಗನಹಳ್ಳಿ ಭಾಗದ ಗ್ರಾಮಲೆಕ್ಕಿಗ ನಾಗರಾಜು ಲಂಚ ಸ್ವೀಕರಿಸುವಾಗ ಹಣದ ಸಮೇತ ತಮ್ಮ ಕಚೇರಿಯಲ್ಲೇ ಸಿಕ್ಕಿಬಿದ್ದವರು. ಹರಗನಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷ ಉದಯ ರವಿ ತಮ್ಮ ಜಾತಿ–ಆದಾಯ ಪ್ರಾಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ವರದಿ ನೀಡಲು 3,000 ರೂ. ಲಂಚ ಕೇಳಿದ ಗ್ರಾಮಲೆಕ್ಕಿಗ, ತಮ್ಮ ಕಚೇರಿಯಲ್ಲಿ 1,500 ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ನಾಗರಾಜುನನ್ನು ಬಂಧಿಸಿ ಕರೆ ತಂದು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಇಂದು ರಾತ್ರಿ ಆರೋಪಿಯನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಕೃಷ್ಣಪ್ಪ, ಇನ್‌ಸ್ಪೆಕ್ಟರ್‌ಗಳಾದ ಲೋಕೇಶ್, ರೂಪಶ್ರೀ, ಸಿಬ್ಬಂದಿಗಳಾದ ಗೋಪಿ, ಪ್ರಕಾಶ್, ನಿವೇದಿತ ಹಾಗೂ ರಮೇಶ್ ಪಾಲ್ಗೊಂಡಿದ್ದರು.

ಸಂತೋಷ್‌ಗೆ ಪಿಎಚ್.ಡಿ



ಮೈಸೂರು,ಏ.20–ಡಾ.ಎಲ್.ಲಿಂಬ್ಯಾ ನಾಯಕ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್ ಸೈನ್ಸ್ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿವಿ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ರಂಗೋಲಿ, ಮಾನವ ಸರಪಳಿ, ಜಾಥಾ ಮೂಲಕ ಜನರಿಗೆ ಮತದಾನ ಜಾಗೃತಿ





ಮೈಸೂರು, ಏ.20– ಚುನಾವಣೆ, ಪ್ರಜಾಪ್ರಭುತ್ವದ ಹಬ್ಬ. ಎಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಹಬ್ಬದ ಸಂಭ್ರಮ ಹೆಚ್ಚಿಸಬೇಕು ಎಂದು ಹುಣಸೂರು ತಾಲೂಕು ನೋಡಲ್ ಚುನಾವಣಾಧಿಕಾರಿಯೂ ಆದ ತಾಪಂ ಇಓ ಬಿ.ಕೆ.ಮನು ಮನವಿ ಮಾಡಿದರು.

ತಾಲೂಕಿನ ಸ್ವೀಪ್ ಸಮಿತಿ, ಬನ್ನಿಕುಪ್ಪೆ, ಬಿಳಿಕೆರೆ ಗ್ರಾಮ ಪಂಚಾಯ್ತಿ ಮತ್ತು ಎನ್.ಆರ್.ಎಲ್.ಎಂ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ವಿವಿಧೆಡೆ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ವರ್ಷಗಳಿಗೊಮ್ಮೆ ನಡೆಯುವ ಪ್ರಜಾಪ್ರಭುತ್ವ ಹಬ್ಬವಾದ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟವರು ತಪ್ಪದೇ ಭಾಗಿಯಾಗಬೇಕು. ಮತದಾನ ಪ್ರತಿಯೊಬ್ಬರ ಹಕ್ಕು. ಕಡ್ಡಾಯವಾಗಿ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಆಕರ್ಷಕ ಜಾಗೃತಿ: ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯ ಸಖಿ ಮತಗಟ್ಟೆ ಬಳಿ ರಂಗು ರಂಗಿನ ರಂಗೋಲಿಯಲ್ಲಿ ಮೇ 10ರಂದು ಕಡ್ಡಾಯವಾಗಿ ಮತ ಚಲಾಯಿಸುವಂತೆ ಬರೆಯಲಾಗಿತ್ತು. ಬಳಿಕ ಮತ ಗಟ್ಟೆಯಿಂದ ಬನ್ನಮ್ಮನ ದೇವಾಲಯದವರೆಗೆ ಜಾಥಾ ನಡೆಸಿ, ಅಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಇನ್ನು ಸಂಜೀವಿನಿ ಒಕ್ಕೂಟದ ಮಹಿಳೆಯರು, ಬಿಳಿಕೆರೆ ಬಸ್ ನಿಲ್ದಾಣದ ಸಮೀಪ ನಮ್ಮ ಮತ ಮಾರಾಟಕ್ಕಿಲ್ಲ, ನಮ್ಮ ಮತ ದೇಶಕ್ಕೆ ಹಿತ ಇನ್ನಿತರ ಘೋಷಣೆಗಳನ್ನು ಬರೆಯುವ ಮೂಲಕ ಅರಿವು ಮೂಡಿಸಿದರು. ಈ ವೇಳೆ ನೆರೆದಿದ್ದವರೆಲ್ಲರೂ ಮೊಬೈಲ್ ಟಾರ್ಚ್‌ಲೈಟ್ ಆನ್ ಮಾಡಿ ಸಾಥ್ ನೀಡಿದರಲ್ಲದೆ, ಕಡ್ಡಾಯವಾಗಿ ಮತದಾನ ಮಾಡುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಆಡಳಿತದ ಸಹಾಯಕ ನಿರ್ದೇಶಕ ಶ್ರೀಧರ್, ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಮಂಜುಳಾ ನರಗುಂದ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಾದ ರಾಘವೇಂದ್ರ ಪ್ರಸನ್ನ, ಮಹದೇವಸ್ವಾಮಿ, ಕಾರ್ಯದರ್ಶಿ ವೇದಮೂರ್ತಿ, ಕ್ಲಸ್ಟರ್ ಸೂಪರ್‌ವೈಸರ್‌ಗಳಾದ ಫರಹತ್ ಭಾನು, ಎಂ.ಎನ್.ಪ್ರವೀಣ್, ಸಂಜೀವಿನಿ ಬಿಳಿಕೆರೆ ಒಕ್ಕೂಟದ ಅಧ್ಯಕ್ಷೆ ಗಾಯತ್ರಿ ವಿಜಯೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.



ಚಾಮುಂಡೇಶ್ವರಿ ಕ್ಷೇತ್ರದ ಕಡಕೊಳ ಗ್ರಾಮದ ಸಿದ್ದರಾಮೇಗೌಡ, ಜೆಡಿಎಸ್ ಮುಖಂಡರೂ ಆದ ಗ್ರಾಪಂ ಮಾಜಿ ಅಧ್ಯಕ್ಷೆ ಪ್ರೇಮ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಕೆಪಿಸಿಸಿ ಸದಸ್ಯ ಕೆ.ಮರಿಗೌಡ, ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಬಿಕೆಟಿ ಶಾಲೆ ಅಧ್ಯಕ್ಷ ನಾಗರಾಜು, ಕಡಕೊಳ ಗ್ರಾಮದ ತಾಪಂ ಮಾಜಿ ಅಧ್ಯಕ್ಷ ಶ್ರೀಕಂಠ, ಗ್ರಾಮದ ಮುಖಂಡರಾದ ಶಿವಲಿಂಗು, ಶಿವಣ್ಣ, ಶಿವಬೀರ, ಕೆಂಪೇಗೌಡ ಉಪಸ್ಥಿತರಿದ್ದರು.

ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕಡೆ ದಿನ

ಕೊಡಗು ಜಿಲ್ಲೆಯಲ್ಲಿ 32 ಮಂದಿ ನಾಮಪತ್ರ ಸಲ್ಲಿಕೆ

• ಮಡಿಕೇರಿಯಲ್ಲಿ 22 ಮಂದಿಯಿಂದ 31 • ವಿರಾಜಪೇಟೆಯಲ್ಲಿ 10 ಮಂದಿಯಿಂದ 12 ನಾಮಪತ್ರ



ಮಡಿಕೇರಿ, ಏ.20– ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಕೊಡಗಿನ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಒಟ್ಟು 32 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 22 ಅಭ್ಯರ್ಥಿಗಳು 31 ನಾಮಪತ್ರಗಳನ್ನು ಮತ್ತು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು 12 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಾಮಪತ್ರ ಪರಿಶೀಲನಾ ಕಾರ್ಯ ಏ.21 ರಂದು ನಡೆಯಲಿದ್ದು, ಏ.24ರ ಮಧ್ಯಾಹ್ನ 3 ಗಂಟೆಯವರೆಗೆ ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದೆ ಎಂದರು.

ಪೋಸ್ಟಲ್ ವೋಟ್ಸ್: ಕೆಎಸ್‌ಆರ್‌ಟಿಸಿ, ಪೊಲೀಸ್, ಆಂಬ್ಯುಲೆನ್ಸ್ ಸೇರಿದಂತೆ ವಿವಿಧೆಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮತದಾನ ದಿನದಂದು ತಮ್ಮ ಮತಗಟ್ಟೆಗೆ ತೆರಳಲು ಸಾಧ್ಯವಾಗದಿರುವವರಿಗೆ ಪೋಸ್ಟಲ್ ವೋಟಿಂಗ್ ಅವಕಾಶವನ್ನು ಒದಗಿಸಲಾಗಿದೆ. ಇದರಡಿ ಈಗಾಗಲೆ 4917 ಮಂದಿಗೆ ಫಾರಂ ನಂ.12 ಜಿಲ್ಲಾ ವ್ಯಾಪ್ತಿಯಲ್ಲಿ ನೀಡಲಾಗಿದೆ. ಇದರಲ್ಲಿ 1240 ಮಂದಿ ಮತದಾನದ ಅವಕಾಶಕ್ಕಾಗಿ ಫಾರಂನ್ನು ಭರ್ತಿ ಮಾಡಿ ನೀಡಿದ್ದಾರೆ. ಉಳಿದವರು ಫಾರಂ ನೀಡಲು ಏ.29 ರವರೆಗೆ ಅವಕಾಶವಿರುವುದಾಗಿ ಅವರು ವಿವರಿಸಿದರು.

ಮನೆಯಲ್ಲೆ ಮತದಾನ: ಮತಗಟ್ಟೆಗೆ ತೆರಳಲು ಸಾಧ್ಯವಾಗದೆ ಇರುವಂತಹ 12,836 ಹಿರಿಯ ನಾಗರಿಕರಿಗೆ ಮತದಾನಕ್ಕಾಗಿ ಫಾರಂ ನಂ.12ಡಿಯನ್ನು ಒದಗಿಸಲಾಗಿದೆ. ಇದರಲ್ಲಿ 2475 ಹಿರಿಯ ನಾಗರಿಕರು ಫಾರಂಗಳನ್ನು ಭರ್ತಿ ಮಾಡಿ ಒದಗಿಸಿರುವುದಾಗಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಮನೆಯಲ್ಲೆ ಮತದಾನ ಮಾಡಲು ಇಚ್ಛಿಸಿರುವ ಹಿರಿಯ ನಾಗರಿಕರಿಗೆ ಪೂರ್ವ ಸೂಚನೆ ನೀಡಿ, ಇದೇ ಏ.29ರಿಂದ ಮೇ 6ರೊಳಗಾಗಿ, ಅವರಿರುವ ಮನೆಗಳಿಗೆ ಇಬ್ಬರು ಪೋಲಿಂಗ್ ಅಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳು ತೆರಳಿ ಮತದಾನಕ್ಕೆ ಅವಕಾಶ ಮಾಡಿಕೊಡುತ್ತಾರೆಂದು ಜಿಲ್ಲಾಧಿಕಾರಿಗಳು ವಿವರಿಸಿದರು.

ಕ್ಷೇತ್ರಕ್ಕೆ ಇವಿಎಂ ಸರಬರಾಜು: ಈಗಾಗಲೆ ಜಿಲ್ಲೆಯ 2 ಕ್ಷೇತ್ರಗಳ ಚುನಾವಣಾ ಮತದಾನಕ್ಕಾಗಿ ಅಗತ್ಯವಿರುವ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‌ಗಳನ್ನು(ಇವಿಎಂ) ರ್‍ಯಾಂಡಮೈಸೇಷನ್ ಮಾಡುವ ಮೂಲಕ ಒದಗಿಸಲಾಗಿದೆ. ಮಡಿಕೇರಿ ಕ್ಷೇತ್ರಕ್ಕೆ ಸಂಬಂಧಿಸಿದ ಇವಿಎಂಗಳನ್ನು ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿನ ಭದ್ರತಾ ಕೊಠಡಿ ಮತ್ತು ವಿರಾಜಪೇಟೆ ಕ್ಷೇತ್ರಕ್ಕೆ ಸಂಬಂಧಿಸಿದ ಇವಿಎಂಗಳನ್ನು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭದ್ರತಾ ಕೊಠಡಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು.

ವೆಬ್ ಕಾಸ್ಟಿಂಗ್: ಕೊಡಗು ಜಿಲ್ಲೆಯಲ್ಲಿ ಮತದಾನಕ್ಕಾಗಿ 543 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಇದರಲ್ಲಿ ಶೇ.50ರಷ್ಟು ಮತಗಟ್ಟೆಗಳಲ್ಲಿ 'ವೆಬ್ ಕಾಸ್ಟಿಂಗ್' ಮಾಡಲು ಉದ್ದೇಶಿಸಲಾಗಿದೆ. ವೆಬ್ ಕಾಸ್ಟಿಂಗ್ ಮೂಲಕ ನಿಗದಿತ ಲಿಂಕ್ ಮೂಲಕ ಯಾರು ಬೇಕಾದರು ಆ ಮತಗಟ್ಟೆಯ ಕಾರ್ಯಚಟುವಟಿಕೆಯನ್ನು ನೋಡಬಹುದಾಗಿದೆ ಎಂದು ಡಾ. ಬಿ.ಸಿ. ಸತೀಶ ತಿಳಿಸಿದರು.

ಮತಗಟ್ಟೆ ಮಾಹಿತಿ: ಎಎಸ್‌ಪಿ ಸುಂದರರಾಜ್ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಒಟ್ಟು 109 ಸೂಕ್ಷ್ಮ ಮತ್ತು 12 ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಮತ್ತು 12 ನಕ್ಸಲ್ ಪೀಡಿತ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಜಿಲ್ಲಾ ಗಡಿ ಕುಶಾಲನಗರದ ಕೊಪ್ಪಗೇಟ್‌ನಲ್ಲಿ ಕೇಂದ್ರೀಯ ಕೈಗಾರಿಕ ಭದ್ರತಾ ಪಡೆಯ ಯೋಧರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣಾ ಭದ್ರತೆಗಾಗಿ 4 ಐಟಿಬಿಪಿ ತುಕಡಿಗಳನ್ನು ನಿಯೋಜಿಸಲಾಗುತ್ತದೆಂದು ವಿವರಿಸಿದರು.

ಮಾದಕ ವಸ್ತುಗಳು ವಶಕ್ಕೆ: ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟಾಗಿ 44.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಸುಂದರರಾಜ್ ಮಾಹಿತಿ ನೀಡಿದರು. ಇದೇ ಅವಧಿಯಲ್ಲಿ ನಗದು ಸೇರಿದಂತೆ 2.16 ಲಕ್ಷ ರೂ. ಮೌಲ್ಯದ ಗಾಂಜಾ, ಚರಸ್, ಎಂಡಿಎಂಎಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯ 6 ಮಂದಿಯನ್ನು ಗಡಿಪಾರು ಮಾಡಲಾಗಿದೆ.

ನಗದು ವಶ: ಜಿಲ್ಲಾ ವ್ಯಾಪ್ತಿಯಲ್ಲಿ ಅಗತ್ಯ ದಾಖಲೆ ಇಲ್ಲದ 25.52 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವಿಚಾರಣೆಯ ಬಳಿಕ 17.20 ಲಕ್ಷ ರೂ.ಗಳನ್ನು ಹಿಂದಕ್ಕೆ ನೀಡಲಾಗಿದೆ. ಉಳಿದ ಮೊತ್ತಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು. ಸೂಕ್ತ ದಾಖಲೆ, ಕಾರಣಗಳಿಲ್ಲದೆ ಸಾಗಿಸಲಾಗುತ್ತಿದ್ದ 1.50 ಲಕ್ಷ ರೂ. ಮೌಲ್ಯದ ಸೀರೆಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಉಪಸ್ಥಿತರಿದ್ದರು.

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪರಿಶಿಷ್ಟ ಜಾತಿ ಸಮಾವೇಶ

ಅಭಿವೃದ್ಧಿ ಬಗ್ಗೆ ಪ್ರಚಾರ ಮಾಡಿ ಮತ ಕೇಳಿ, ತೇಜೋವಧೆ ಬೇಡ: ಪೊನ್ನಣ್ಣ



ವಿರಾಜಪೇಟೆ, ಏ.20– ಈ ನಾಡಿನ ಮಣ್ಣಿನ ಮಗ ನಾನು, ಹುದಿಕೇರಿಯ ಬೆಳ್ಳೂರಿನಲ್ಲಿ ನನ್ನ ತಂದೆಯ ಸ್ವಂತ ಮನೆ ಇದ್ದು, ನಾನು ಮತದಾನ ಮಾಡುವ ಮತ ಕೇಂದ್ರವೂ ಈ ಕ್ಷೇತ್ರದಲ್ಲಿದೆ. ಆದರೇ ನೀವು ಎಲ್ಲಿಯ ಮತದಾರರು? ಎಲ್ಲಿ ಮತದಾನ ಮಾಡುತ್ತೀರಿ? ಎಂದು ಪ್ರಶ್ನೆ ಮಾಡುವ ಬದಲಿಗೆ ನೀವೇನೂ ಅಭಿವೃದ್ಧಿ ಕಾರ್ಯ ಮಾಡಿದ್ದೀರಾ, ಆ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಆಗ್ರಹಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‌ನಿಂದ ವಿರಾಜಪೇಟೆಯ ಸೆರೆನಿಟಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 'ಪರಿಶಿಷ್ಟ ಜಾತಿ ಸಮಾವೇಶ' ಉದ್ದೇಶಿಸಿ ಮಾತನಾಡಿದ ಎ.ಎಸ್ ಪೊನ್ನಣ್ಣ, ನಾನು ಹುಟ್ಟಿದ್ದು ಹಿಂದೂವಾಗಿ, ಜಾತಿಯಲ್ಲಿ ಕೊಡವ. ಆದರೆ ಜಾತಿ ಜಾತಿ ಮಧ್ಯೆ ಒಡಕು ತರಬೇಡಿ, ನೇರವಾಗಿ ಚುನಾವಣೆ ಕಣಕ್ಕೆ ಬನ್ನಿ ಎಂದರು.

ನನ್ನನ್ನು ಸೋಲಿಸಲು ವ್ಯವಸ್ಥಿತವಾಗಿ ಷಡ್ಯಂತರ ನಡೀತಿದೆ. ಈ ಬಾರಿಯ ಚುನಾವಣೆಯಲ್ಲಿ ಅದು ನಡೆಯುವುದಿಲ್ಲ, ಕಳೆದ ಮೂರುವರೆ ವರ್ಷಗಳಿಂದ ಜನರ ಸೇವೆ ಮಾಡಿದ್ದೇನೆ. 20 ವರ್ಷಗಳಿಂದ ನೀವೇನು ಮಾಡಿದ್ದೀರಾ ಎಂಬುದನ್ನು ಬಹಿರಂಗ ಪಡಿಸಿ ಎಂದು ಪೊನ್ನಣ್ಣ ಸವಾಲೆಸೆದರು. ನಿಮ್ಮ ಅಭಿವೃದ್ಧಿ ಬಗ್ಗೆ ಪ್ರಚಾರ ಮಾಡಿ ಮತ ಕೇಳಿ, ಆದರೆ ಇನ್ನೊಬ್ಬರ ತೇಜೋವಧೆ ಮಾಡಿ ಮತ ಕೇಳಬೇಡಿ. ಕೇಂದ್ರ, ರಾಜ್ಯದಲ್ಲೂ ನಿಮ್ಮದೇ ಸರಕಾರವಿದ್ದರೂ ನೀವು ಏನು ಸಾಧನೆ ಮಾಡಿದ್ದೀರಿ? ಎಂದು ಪ್ರಶ್ನಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ ಕಾರ್ಯಕ್ರಮ ಉದ್ಘಾಟಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಮಾನವರಾಗಲು ಕಾಂಗ್ರೆಸ್ ಕಾರಣ, ನಾಮಪತ್ರ ಸಲ್ಲಿಕೆ ಬಳಿಕ ಪರಿಶಿಷ್ಟ ಜಾತಿ ಸಮಾವೇಶ ಆಯೋಜಿಸಿರುವುದು ಕಾಂಗ್ರೆಸ್ ಮೂಲ ಮತದಾರರಿಗೆ, ದಲಿತ ಸಮುದಾಯಕ್ಕೆ ನೀಡಿದ ಗೌರವ. ಕೊಡಗಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂಥರ್‌ಗೌಡ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಕಾಂಗ್ರೆಸ್ ಮುಖಂಡ ಇಂದೂಧರ ಹೊನ್ನಾಪುರ, ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಚುನಾವಣಾ ವೀಕ್ಷಕರಾದ ಶಿವಲಿಂಗಯ್ಯ, ರಾಜಶೇಖರ್ ಹಾಗೂ ತಮ್ಮಯ್ಯ ಮಾತನಾಡಿದರು.

ಕಾಂಗ್ರೆಸ್ಸಿನ ಪರಿಶಿಷ್ಟ ಜಾತಿ ಪಂಗಡ ಘಟಕದ ಜಿಲ್ಲಾಧ್ಯಕ್ಷ ಬಿ.ಇ.ಜಯೇಂದ್ರ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ಎಸ್.ಎನ್. ರಾಜಾರಾವ್ ಅವರಿಗೆ ಸಂತಾಪ ಸೂಚಿಸಲಾಯಿತು. ಸೇವಾದಳದ ವತಿಯಿಂದ ವಂದೇ ಮಾತರಂ ಗೀತೆ ಪ್ರಸ್ತುತ ಪಡಿಸಲಾಯಿತು. ಪೊನ್ನಂಪೇಟೆಯ ಗಿರೀಶ್ ಕ್ರಾಂತಿ ಗೀತೆ ಹಾಡಿದರು. ಸಮಾವೇಶದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ಟಿ.ಪಿ.ರಮೇಶ್, ಸುರಯ್ಯ ಅಬ್ರಾರ್, ಕೆ.ಪಿ.ಚಂದ್ರಕಲಾ, ಮಾಜಿ ಸಚಿವೆ ಸುಮಾವಸಂತ್, ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜಿ ಪೂಣಚ್ಚ ಮಿದೇರಿರ ನವೀನ್, ಇಸ್ಮಾಯಿಲ್ ಪರಿಶಿಷ್ಟ ಜಾತಿಯ ಜನಾಂಗದ ಬಾಂಧವರು ಸಮಾವೇಶದಲ್ಲಿ ಭಾಗವಹಿಸಿದ್ದರು.

ಕಾಡಾನೆ ದಾಳಿ: ರೈತನಿಗೆ ಗಾಯ

ಸಿದ್ದಾಪುರ, ಏ.20– ತೋಟಕ್ಕೆ ತೆರಳುತ್ತಿದ್ದ ಬೆಳೆಗಾರನ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಪುಲಿಯೇರಿ ಬಳಿ ನಡೆದಿದೆ.



ಕಾಫಿ ಬೆಳಗಾರ ಉದ್ದಪಂಡ ಚೆಂಗಪ್ಪ(48) ಕಾಡಾನೆ ದಾಳಿಗೆ ಸಿಲುಕಿ ಕೈಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಅಮ್ಮತ್ತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೋಟಕ್ಕೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾಡಾನೆ ಏಕಾಏಕಿ ದಾಳಿ ಮಾಡಿ ತಳ್ಳಿ ಹಾಕಿದೆ. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಚಂಗಪ್ಪ ಅವರನ್ನು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಚಂಗಪ್ಪ ಕುಟುಂಬದವರು ಅಮ್ಮತ್ತಿ ಆರ್‌ಐಎಚ್‌ಪಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆ ದಾಖಲು ಮಾಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಿದರು. ಸ್ಥಳಕ್ಕೆ ಎಸಿಎಫ್ ನೆಹರು, ಡಿಎಫ್‌ಓ ಶರಣಬಸಪ್ಪ, ವಲಯ ಅರಣ್ಯ ಅಧಿಕಾರಿ ಗೋಪಾಲ್, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮದ್ಯ ಮಾರಾಟ ನಿಷೇಧ

ಮಡಿಕೇರಿ, ಏ.20– ಕರ್ನಾಟಕ ವಿಧಾನಸಭಾ ಚುನಾವಣೆ–2023 ರ ಮತದಾನ ಹಾಗೂ ಮತ ಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10–ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಮೇ 08 ರ ಸಂಜೆ 6 ರಿಂದ ಮೇ 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮೇ 12 ರ ಮಧ್ಯರಾತ್ರಿ 12 ರಿಂದ ಮೇ 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಕುಶಾಲನಗರದ ಸೆಸ್ಕ್ ಕಚೇರಿಗೆ ರೈತರ ಮುತ್ತಿಗೆ, ಪ್ರತಿಭಟನೆ



ಕುಶಾಲನಗರ, ಏ.20– ಶಿರಂಗಾಲ ಗ್ರಾಪಂ ವ್ಯಾಪ್ತಿಯಲ್ಲಿ ರೈತರ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಗ್ರಾಮದ ರೈತರು ಕುಶಾಲನಗರದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಗ್ರಾಪಂ ಮಾಜಿ ಸದಸ್ಯ ಜವರೇಗೌಡ ನೇತೃತ್ವದಲ್ಲಿ ಮುತ್ತಿಗೆ ಹಾಕಿದ ರೈತರು ತಮ್ಮ ಸಮಸ್ಯೆ ಆಲಿಸಲು ಅಧಿಕಾರಿ ವರ್ಗದವರು ಇಲ್ಲದ ಕಾರಣ ವಾಪಾಸಾದರು. ಈ ಬಗ್ಗೆ ಮಾತನಾಡಿದ ಜವರೇಗೌಡ, ನಿರಂತರ ವಿದ್ಯುತ್ ಕೊರತೆ ಕಾರಣ ಬೆಳೆದ ಬೆಳೆಗಳಿಗೆ ನೀರಿಲ್ಲದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಜನಜಾನುವಾರುಗಳಿಗೆ ಕೂಡ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಕಳೆದೊಂದು ತಿಂಗಳಿಂದ ಸಮಸ್ಯೆ ತೋಡಿಕೊಂಡರೂ ಕೂಡ ಅಧಿಕಾರಿ ವರ್ಗದವರು ಸ್ಪಂದಿಸಿಲ್ಲ ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದಲ್ಲಿ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭ ಗ್ರಾಮದ ರೈತ ಪ್ರಮುಖರು ಇದ್ದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಬಹುಮಾನ



ನಾಪೋಕ್ಲು, ಏ.20– ವಿಶ್ವ ಚಿತ್ರ ಕಲಾ ದಿನದ ಅಂಗವಾಗಿ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ರಾಜಸೀಟಿನಲ್ಲಿ ಆಯೋಜಿಸಲಾಗಿದ್ದ ಚಿತ್ರ ಕಲಾ ಸ್ಪರ್ಧೆಯ 18 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಕುಮಾರಿ ದೇಚಮ್ಮ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ತಿಳಿಸಿದ್ದಾರೆ.

ಕಡೆ ದಿನ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಜಿಲ್ಲೆಯಲ್ಲಿ ಒಟ್ಟಾರೆ 76 ಅಭ್ಯರ್ಥಿಗಳಿಂದ 104 ನಾಮಪತ್ರ ಸಲ್ಲಿಕೆ

ಚಾಮರಾಜನಗರ, ಏ.20– ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಅಂತಿಮ ದಿನ ಗುರುವಾರ 25 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆಯಾಗಿದ್ದು, ಜಿಲ್ಲೆಯ ನಾಲ್ಕು ಕ್ಷೇತ್ರಗಳಿಂದ ಒಟ್ಟು 76 ಅಭ್ಯರ್ಥಿಗಳಿಂದ 104 ನಾಮಪತ್ರ ಸಲ್ಲಿಕೆಯಾಗಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಬಿಎಸ್‌ಪಿ ಸೇರಿದಂತೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಏ. 13ರಿಂದ ಜಿಲ್ಲೆಯ ಆಯಾಯಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪನೆ ಮಾಡಲಾಗಿದ್ದ ಚುನಾವಣಾ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಜಿಲ್ಲೆಯ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 26 ಸೇರಿದಂತೆ ಹನೂರಿನಲ್ಲಿ 25, ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ 28 ಹಾಗೂ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಒಟ್ಟು 25 ನಾಮಪತ್ರ ಸಲ್ಲಿಕೆಯಾಗಿದೆ.

ಈ ಬಾರಿ ಚುನಾವಣಾ ಕಣಕ್ಕೆ ಮೂವರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲ ಕ್ಷೇತ್ರದಿಂದ ತಲಾ ಒಬ್ಬೊಬ್ಬ ಮಹಿಳಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕಡೆಯ ದಿನ 28 ನಾಮಪತ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ.

ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಕೆ., ಜಾತ್ಯತೀತ ಜನಾತಾದಳ ಅಭ್ಯರ್ಥಿಯಾಗಿ ಎಂ.ಆರ್.ಮಂಜುನಾಥ್, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಮಾದೇಶ.ಎಂ., ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ.ಪ್ರೀತನ್. ಕೆ.ಎನ್., ಪಕ್ಷೇತರ ಅಭ್ಯರ್ಥಿಯಾಗಿ ಸಿ. ಸಿದ್ದಾರ್ಥನ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ನಿಂಗರಾಜ್. ಜಿ., ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ವಿನೋದ್.ಎಸ್. ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಾಗಿ ನಾಗರಾಜು, ರೇಖಾ, ಇಂಡಿಯನ್ ಮೂವ್‌ಮೆಂಟ್ ಪಾರ್ಟಿ ಅಭ್ಯರ್ಥಿಯಾಗಿ ಕೆ.ಹೆಚ್.ಅಂಜನಮೂರ್ತಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ರಾಜೇಶ್.ಎಂ., ಮಹಾದೇವ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಡಾ. ಎನ್.ಗುರುಪ್ರಸಾದ್, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಂ. ನಾಗೇಂದ್ರ ಬಾಬು, ಕರ್ನಾಟಕ ಜನಾತದಳ (ಜಾತ್ಯತೀತ) ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಸ್ವಾಮಿ.ಎ.ಎಂ, ಪಕ್ಷೇತರ ಅಭ್ಯರ್ಥಿಗಳಾಗಿ ಚೇತನ.ವಿ., ಎಂ.ಮೂರ್ತಿ, ವೈ.ಆರ್.ವಿಜಯ ಉಪ್ಪಾರ, ಮಹದೇವಸ್ವಾಮಿ, ಬಿ.ಎಂ.ಮಹದೇವಸ್ವಾಮಿ, ನಾಗಮಣಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸಿ.ಎಸ್. ನಿರಂಜನ್ ಕುಮಾರ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ಗಣೇಶ್ ಪ್ರಸಾದ್, ಪಕ್ಷೇತರ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲಿ: ಸೋಮಣ್ಣ ಸವಾಲು



ಚಾಮರಾಜನಗರ, ಏ.20– ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ ವೀರಶೈವ ಲಿಂಗಾಯತರನ್ನೇ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಸಚಿವ ಸೋಮಣ್ಣ ಸವಾಲ್ ಹಾಕಿದ್ದಾರೆ.

ಚಾಮರಾಜನಗರದ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಲಿಂಗಾಯತ ವಿರೋಧಿಗಳು ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ವೀರೇಂದ್ರ ಪಾಟೀಲರನ್ನು ತೆಗೆದಿದ್ದು ಯಾರು? ರಾಜಶೇಖರ ಮೂರ್ತಿ ಅವರನ್ನು ಓಡಿಸಿದ್ದು ಯಾರು? ನಿಜಲಿಂಗಪ್ಪ ಅವರನ್ನು ದೇಶಬಿಟ್ಟು ಕಳುಹಿಸಿದ್ದು ಯಾರು? ಲಿಂಗಾಯತರು ಬಿಟ್ಟು ಹೋದಾಗ ಕಾಂಗ್ರೆಸ್‌ಗೆ ಏನಾಯ್ತು..! ಜಗದೀಶ್ ಶೆಟ್ಟರ್, ಸವದಿ ಅಂತ ಹೇಳ್ತಿದ್ದಾರಲ್ಲ, ಜಗದೀಶ್ ಶೆಟ್ಟರನ್ನು ಮುಖ್ಯಮಂತ್ರಿ ಮಾಡಲಿ..! ಇವೆಲ್ಲಾ ಕಣ್ಣೊರೆಸುವ ತಂತ್ರ ಎಂದು ಕೈಪಡೆ ವಿರುದ್ಧ ಕಿಡಿಕಾರಿದರು.

ಲಿಂಗಾಯತರು ದಡ್ಡರಲ್ಲ, ಅವರನ್ನು ಮತ ಬ್ಯಾಂಕ್ ಆಗಿ ಇಟ್ಟುಕೊಂಡು, ಆ ವರ್ಗಗಳಿಗೆ ಕಾಂಗ್ರೆಸ್ ಏನು ಮಾಡಿಲ್ಲ. ಜನರು ಬದಲಾವಣೆ ಬಯಸುತ್ತಿದ್ದಾರೆ. ಲಿಂಗಾಯತರನ್ನು ಬ್ಲ್ಯಾಕ್ ಮೇಲ್ ಮೂಲಕ ಏನೋ ಮಾಡುತ್ತೇವೆ ಎಂದು ಆಸೆ ಇಟ್ಟುಕೊಂಡಿದ್ದರೇ ಅವರಿಗೇ ನಿರಾಸೆ ಆಗಲಿದೆ. ಅವರಲ್ಲಿ ಅಷ್ಟು ದೊಡ್ಡ ವಿಷನ್ ಇದ್ದರೆ ಲಿಂಗಾಯತರನ್ನು ಸಿಎಂ ಮಾಡುತ್ತೇವೆಂದು ಹೇಳಲಿ, ಯೂಸ್ ಅಂಡ್ ಥ್ರೋ ಮಾತುಗಳು ಬೇಡ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ, ಮಾಜಿ ಸಿಎಂ ಯಡಿಯೂರಪ್ಪ ಸಿಎಂ ಬೊಮ್ಮಾಯಿ ಉತ್ತಮ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಅದಕ್ಕೇ, ಕಾಂಗ್ರೆಸ್‌ನವರು ಒಂದೊಂದು ಗಂಟೆಗೆ, ಘಳಿಗೆಗೊಂದು ದಾಳ ಹಾಕ್ತಾ ಇದ್ದಾರೆ. ಆದರೆ ಅವೆಲ್ಲಾ ಏನೂ ಆಗಲ್ಲ. ವೀರಶೈವ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡುವ ವಿಚಾರ ನಮ್ಮಲ್ಲಿ ಇಲ್ಲ. ಆ ರೀತಿ ಮಾಡುವುದು ಕಾಂಗ್ರೆಸ್ ಮಾತ್ರ ಈ ಬಗ್ಗೆ ಎಲ್ಲವನ್ನೂ ನಿನ್ನೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದ್ಯದ ಪರಿಸ್ಥಿತಿ ಅವಲೋಕಿಸಲಾಗಿದೆ ಎಂದು ಲಿಂಗಾಯತ ನಾಯಕರ ಸಭೆ ಬಗ್ಗೆ ಸೋಮಣ್ಣ ಹೇಳಿದರು.


ಬಿ.ಎಲ್. ಸಂತೋಷ್ ಓರ್ವ ಸಕ್ರಿಯ ಕಾರ್ಯಕರ್ತ. 24x7 ಕೆಲಸಗಾರ, ನಾಯಕರನ್ನು ತುಳಿಯುವ ಹುಚ್ಚಿಲ್ಲ. ಕಾಂಗ್ರೆಸ್‌ನವರಿಗೆ ಮಾತನಾಡಲು ಏನು ಇಲ್ಲ. ಅದಕ್ಕೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಮೋದಿ, ಅಮಿತ್ ಶಾ ವಿರುದ್ಧ ಏನು ಹೇಳಲಾಗದಿದ್ದರಿಂದ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ. ಲಿಂಗಾಯತರಿಗೆ ಕಾಂಗ್ರೆಸ್ ಎಷ್ಟು ಚುರುಮುರಿ ಕೊಟ್ಟಿದೆ ಎಂಬುದು ಸ್ವಾಭಿಮಾನಿ ಲಿಂಗಾಯತರಿಗೆ ಗೊತ್ತಿದೆ ಎಂದು ಕೈಪಡೆ ಕುರಿತು ಸಚಿವ ಸೋಮಣ್ಣ ಟೀಕಿಸಿದರು.

ಜಗದೀಶ್ ಶೆಟ್ಟರ್ ಇಷ್ಟೊಂದು ವೀಕ್ ಅಂತಾ ಗೊತ್ತಿರಲಿಲ್ಲ: ಜಗದೀಶ್ ಶೆಟ್ಟರ್ ನನಗೆ ಆತ್ಮೀಯರು. ಅವರನ್ನು ಕರೆದು ವರಿಷ್ಠರು ವಿನಂತಿಸಿಕೊಂಡರು, ಪತ್ನಿಗೆ ಟಿಕೆಟ್, ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದಿದ್ರು, ಅವರನ್ನು ಮಂತ್ರಿ, ಸ್ಪೀಕರ್, ಸಿಎಂ ಕೂಡ ಮಾಡಿದ್ದೇವೆ. ಆದರೆ, ಯಾರದೋ ಮಾತಿನಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಮನಸ್ಥಿತಿ ಇಷ್ಟೊಂದು ವೀಕ್ ಎಂದು ಗೊತ್ತಿರಲಿಲ್ಲ ಎಂದು ಸೋಮಣ್ಣ ಜರಿದರು.

ಬಹಳ ಬುದ್ಧಿವಂತ ಶೆಟ್ಟರ್ ವೀಕ್ ಮೈಂಡ್ ಆಗಿದ್ದಾರೆ. 6 ತಿಂಗಳು ಅವರೂ ಕಾಂಗ್ರೆಸ್‌ನಲ್ಲಿ ಇರಲು ಸಾಧ್ಯವಿಲ್ಲ, ಅಷ್ಟು ಉಸಿರು ಕಟ್ಟುವ ವಾತಾವರಣ ಇದೆ. ಒಂದು ಕಡೆ ಸಿದ್ದರಾಮಯ್ಯ, ಇನ್ನೊಂದು ಕಡೆ ಡಿಕೆಶಿ ಮತ್ತೊಂದು ಕಡೆ ಖರ್ಗೆ ಎಂದು ಲೇವಡಿ ಮಾಡಿದರು. ರಾಜಕಾರಣ ಶಾಶ್ವತವಲ್ಲ, ಆದ್ದರಿಂದ ಜಗದೀಶ್ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು, ದಯವಿಟ್ಟು ವಿನಂತಿ ಮಾಡುವುದೇನೆಂದರೆ ಬಿಜೆಪಿ ಬಗ್ಗೆ, ಬಿಜೆಪಿ ನಡವಳಿಕೆ ಬಗ್ಗೆ ಅವರು ಚಿಂತಿಸಬೇಕು ಎಂದು ಮನವಿ ಮಾಡಿದರು.

ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಮದ್ಯ ವಶ

ಚಾಮರಾಜನಗರ, ಏ.20– ಚಾಮರಾಜನಗರದ ಕೆಎಸ್‌ಬಿಸಿಎಲ್ ಡಿಪೋಗೆ ಜಾನ್ ಡಿಸ್ಟಿಲರೀಸ್ ಪ್ರೈವೆಟ್ ಲಿಮಿಟೆಡ್‌ನಿಂದ ಬುಧವಾರ ಸರಬರಾಜಾದ ಮದ್ಯದ



ರಟ್ಟಿನ ಪೆಟ್ಟಿಗೆಗಳ ಮೇಲೆ ಲಗತ್ತಿಸಲಾದ ಅಬಕಾರಿ ಭದ್ರತಾ ಚೀಟಿಗಳು ಹಾಗೂ ರಟ್ಟಿನ ಪೆಟ್ಟಿಗೆ ಒಳಗೆ ಇದ್ದ ಮದ್ಯದ ಟೆಟ್ರಾ ಪ್ಯಾಕ್‌ಗಳ ಅಬಕಾರಿ ಭದ್ರತಾ ಚೀಟಿಗಳು ಹೊಂದಾಣಿಕೆಯಾಗದ ಕಾರಣದಿಂದ 51,81,260 ರೂ. ಮೌಲ್ಯದ 14,688 ಲೀ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೊಕದ್ದಮೆ ದಾಖಲಿಸಲಾಗಿದೆ.


ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಕೆ.ಎಸ್.ಬಿ.ಸಿ.ಎಲ್ ಡಿಪೋಗೆ ಮಂಗಳವಾರ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಮಲೆಯೂರಿನ ಆನ್ ಹ್ಯೂಸರ್ ಬುಸ್ ಇನ್ ಬೇವ್ ಇಂಡಿಯಾ ಲಿಮಿಟೆಡ್ ನಿಂದ ಸರಬರಾಜಾದ ಮದ್ಯದ ದಾಸ್ತಾನಿಗೆ ಬಾರ್ ಕೋಡ್ ಲೇಬಲ್ ಸ್ಕ್ಯಾನ್ ಆಗದೆ ತಾಳೆ ಹೊಂದಿಲ್ಲದಿರುವುದು ಕಂಡುಬಂದ ಮೇರೆಗೆ 12,47,048 ರೂ. ಮೌಲ್ಯದ ಒಟ್ಟಾರೆ 8,970 ಲೀ ಮದ್ಯವನ್ನು ವಶಕ್ಕೆ ಪಡೆದು ಸಂಬಂಧಪಟ್ಟ ಬ್ರೀವರಿ ಸನ್ನದುದಾರರು ಹಾಗೂ ಚಾಲಕರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕರ ಮೊಬೈಲ್ ಸಂಖ್ಯೆ ಬದಲು

ಚಾಮರಾಜನಗರ, ಏ.20– ವಿಧಾನಸಭಾ ಚುನಾವಣಾ ಸಂಬಂಧ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ಸಾಮಾನ್ಯ ವೀಕ್ಷಕರಾದ ಅಭಿನವ್ ಚಂದ್ರ ಐ.ಎ.ಎಸ್. ಅವರ ಮೊಬೈಲ್ ಸಂಖ್ಯೆ ಬದಲಾಗಿದ್ದು ಅವರ ನೂತನ ಮೊಬೈಲ್ ಸಂಖ್ಯೆ 9481524485 ಆಗಿರುತ್ತದೆ. ಚುನಾವಣೆಗೆ ಸಂಬಂಧಿಸಿದಂತೆ ದೂರು, ಸಲಹೆ, ಅಹವಾಲುಗಳಿದ್ದಲ್ಲಿ ಮೊಬೈಲ್ ಸಂಖ್ಯೆ 9481524485 ಗೆ ಸಂಪರ್ಕಿಸಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿಂದ ದುಡ್ಡು ಮಾಡಿಕೊಂಡು ಬಂದು ಚಾ.ನಗರದಲ್ಲಿ ಸುರಿಯುತ್ತಿದ್ದಾರೆ: ಪುಟ್ಟರಂಗಶೆಟ್ಟಿ

ಹಣ ಹೆಚ್ಚೋ, ನಾನು ಮಾಡಿರುವ ಉಪಕಾರ ಹೆಚ್ಚೋ ನೋಡೆ ಬಿಡೋಣ



ಚಾಮರಾಜನಗರ, ಏ.20– ಬಿಜೆಪಿ ನಗರಸಭಾ ಮಾಜಿ ಸದಸ್ಯ ಕೆಂಪರಾಜು ಹಾಗೂ 100ಕ್ಕೂ ಬೆಂಬಲಿಗರು ಪಕ್ಷ ತೊರೆದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.


ನಗರದ 24ನೇ ವಾರ್ಡ್‌ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಶಾಸಕರು ಪಕ್ಷದ ಶಲ್ಯ ಹಾಕಿ ಸ್ವಾಗತಿಸಿ ಬರಮಾಡಿಕೊಂಡು ಮಾತನಾಡಿದ ಅವರು, ಹಣ ಮಾಡಿಕೊಂಡು ಬೆಂಗಳೂರಿನಿಂದ ಬಂದು ಕ್ಷೇತ್ರದಲ್ಲಿ ಸುರಿಯುತ್ತಿದ್ದಾರೆ. ಹಣ ಹೆಚ್ಚೋ, ನಾನು ಮಾಡಿರುವ ಉಪಕಾರ ಹೆಚ್ಚೋ, ಇದು ಪರಿಶೀಲನೆಯಾಗಲಿ ಎಂದು ಚುನಾವಣೆ ಎದುರಿಸುತ್ತೇನೆ. ನೋಡೋಣ ದೇವರು ಮೇಲಿದ್ದಾನೆ ದಯಮಾಡಿ ಹಸ್ತದ ಗುರುತಿಗೆ ಮತ ಹಾಕಿ ಮತ್ತೊಮ್ಮೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಖಂಡಿತ ಅಧಿಕಾರಕ್ಕೆ ಬರುತ್ತದೆ: ಕಾಂಗ್ರೆಸ್ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಚುನಾವಣೆಯಲ್ಲೂ ನಾನು ಗೆಲುವು ಸಾಧಿಸುವುದು ಖಚಿತವಾಗಿದ್ದು, ರಾಜ್ಯದಲ್ಲಿ ಖಂಡಿತವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಪಂ ಮಾಜಿ ಸದಸ್ಯ ಎಸ್.ಸೋಮನಾಯಕ ಮಾತನಾಡಿ, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸದಾ ಜನರ ಸೇವೆ ಸ್ಪಂದಿಸುವ ಏಕೈಕ ಸರಳ, ಸಜ್ಜನಿಕ ಶಾಸಕರೆಂದರೇ ಸಿ.ಪುಟ್ಟರಂಗಶೆಟ್ಟರು. ಅವರನ್ನು ಈ ಬಾರಿಯು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಗರಸಭಾ ಮಾಜಿ ಸದಸ್ಯ ಕೆಂಪರಾಜು ಮಾತನಾಡಿ, ಉಪ್ಪಾರ ಸಮುದಾಯ ರಾಜ್ಯದ ಏಕೈಕ ಶಾಸಕರಾಗಿದ್ದು, ಕ್ಷೇತ್ರದಲ್ಲಿ ಅನೇಕ ಜನಪರ ಕೆಲಸ ಮಾಡಿರುವ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಾಲ್ಕನೆಯ ಬಾರಿಗೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.

ಕಾಂಗ್ರೆಸ್ ಸೇರ್ಪಡೆ: ನಗರಸಭಾ ಮಾಜಿ ಸದಸ್ಯ ಕೆಂಪರಾಜು, ಬೆಂಬಲಿಗರಾದ ಮಹೇಶ್, ಲಿಂಗರಾಜು, ಅಂಚೆ ಇಲಾಖೆ ನಿವೃತ್ತ ನೌಕರ ವೆಂಕಟಸ್ವಾಮಿ, ಮಹೇಶ್ ಸೇರಿದಂತೆ 100ಕ್ಕೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾದರು.

ಏ.23, ನಗರದಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ



ಚಾಮರಾಜನಗರ, ಏ.20– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವ ಜಯಂತಿಯನ್ನು ಏ.23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರಳವಾಗಿ ಹಾಗೂ ಸಾಂಕೇತಿಕವಾಗಿ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬದನಗುಪ್ಪೆ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ



ಬದನಗುಪ್ಪೆ ಏ.20– ಚಾಮರಾಜನಗರ ತಾಲೂಕಿನ ಬದನಗುಪ್ಪೆಯ ಕಾಂಗ್ರೆಸ್‌ನ ಮುಖಂಡರು ಪಕ್ಷ ತೊರೆದು ಸಚಿವ ವಿ. ಸೋಮಣ್ಣ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಗ್ರಾಮದ ಕಾಂಗ್ರೆಸ್ ಮುಖಂಡರಾದ ಬಿ.ಪಿ. ಸಿದ್ದಪ್ಪ, ಪುಟ್ಟನಾಯಕ, ಬಿ. ಗುರುಸಿದ್ದಯ್ಯ, ಡೈರಿ ಮಾಜಿ ಅಧ್ಯಕ್ಷ ಗುರುಸ್ವಾಮಿ, ರಾಜಪ್ಪ ಬಿಜೆಪಿಗೆ ಸೇರಿದರು. ಇವರಿಗೆ ಸೋಮಣ್ಣ ಪಕ್ಷದ ಶಲ್ಯ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ಮುಖಂಡ ಡಾ. ಎ.ಆರ್. ಬಾಬು, ತಾಪಂ ಮಾಜಿ ಉಪಾಧ್ಯಕ್ಷ ಬಸವಣ್ಣ, ಮುಖಂಡರಾದ ಮಲ್ಲೇಶ್, ಶಿವರಾಮು, ಮಹದೇವಪ್ಪ ಅಬ್ದುಲ್ ಗಫಾರ್, ಮುಕುಂದಮೂರ್ತಿ, ಮರಿಸ್ವಾಮಿ, ಕಾಳನಾಯ್ಕ, ಕೃಷ್ಣ, ಮಹದೇವನಾಯ್ಕ, ಕುಮಾರ್ ಇತರರು ಈ ವೇಳೆ ಉಪಸ್ಥಿತರಿದ್ದರು.

ಮೂರನೇ ಪುಟದಿಂದ

ಪ್ರಧಾನಿ ಮೋದಿ ಪ್ರಚಾರ

ಮಾಡಿಕೊಂಡಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ ಸಿಂಹ, 2018ರ ಚುನಾವಣೆಯಲ್ಲಿ ಜನ ಬಿಜೆಪಿಗೆ 104 ಸ್ಥಾನ ನೀಡಿದ್ದಾಗ ಜನಾದೇಶಕ್ಕೆ ವಿರುದ್ಧವಾಗಿ ಜೆಡಿಎಸ್ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದಿದ್ದು ಯಾರು ಎಂದು ಜನರಿಗೆ ತಿಳಿದಿದೆ. 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾರ ಜತೆ ಸಿದ್ದರಾಮಯ್ಯ ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆಂಬುದು ಗೊತ್ತಿದೆ. ಮುಖ್ಯಮಂತ್ರಿಯಾಗಿದ್ದಾಗಲೇ 36 ಸಾವಿರ ಮತಗಳಿಂದ ಸೋತಿದ್ದೀರಿ. ಸೋಲಿನ ಭಯದಿಂದ ಇಂತಹ ಮಾತುಗಳನ್ನು ಆಡುತ್ತಿದ್ದಿರಿ. ಮೇ 13ರ ಫಲಿತಾಂಶ ಬರಲಿ ತಾಯಿ ಚಾಮುಂಡೇಶ್ವರಿ ಹಾಗೂ ವರುಣ ಜನರ ಆಶೀರ್ವಾದ ಯಾರ ಮೇಲಿದೆ ಎಂಬುದು ತಿಳಿಯಲಿದೆ ಎಂದು ಕಿಡಿಕಾರಿದರು. ನಾವು ವರುಣ ಕ್ಷೇತ್ರಕ್ಕೆ ಹೋದ ನಂತರ ಬಹಳ ದೊಡ್ಡ ಅಂತರದಿಂದ ಗೆಲ್ಲುತ್ತೇವೆಂಬ ವಿಶ್ವಾಸ ಹೆಚ್ಚಾಗಿದೆ. ಒಳಮೀಸಲು ಹೆಚ್ಚಳ, ವಾಲ್ಮೀಕಿ ಸಮುದಾಯದ ಮೀಸಲು ಹೆಚ್ಚಳ ನಮ್ಮ ಕೈ ಹಿಡಿಯುವ ವಿಶ್ವಾಸವಿದೆ. ಮುಸ್ಲಿಂ ಸಮುದಾಯಕ್ಕೆ ಮೀಸಲು ಕೊಡುವ ಬಗ್ಗೆ ಕಾಂಗ್ರೆಸ್ ಹೇಳಿದ್ದು, ಯಾವ ಸಮುದಾಯದಿಂದ ಕಿತ್ತು ಕೊಡುತ್ತಾರೆಂಬ ಪ್ರಶ್ನೆ ಎಲ್ಲ ಸಮುದಾಯದಲ್ಲಿಯೂ ಇದೆ. ಹೀಗಾಗಿ ಕಾಂಗ್ರೆಸ್ ಇರುವುದು ಮುಸ್ಲಿಮರ ಓಲೈಕೆಗೆ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.

ಸೋಲಿನ ಭಯ: ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿರುವ ಸಿದ್ದರಾಮಯ್ಯ ಈ ಬಾರಿ ಸೋಲುವುದು ಖಚಿತ. ಸೋಲಿನ ಭಯದಿಂದ ಅಪ್ರಾಪ್ತ ಮೊಮ್ಮಗನನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆ. ಮತದಾನದ ಹಕ್ಕೇ ಬಂದಿಲ್ಲದ 17 ವರ್ಷದ ಮೊಮ್ಮಗನನ್ನು ಕರೆದುಕೊಂಡು ಹೋಗಿ ಚಾಮುಂಡೇಶ್ವರಿಗೆ ಪೂಜೆ ಮಾಡಿ ಭಾವನಾತ್ಮಕವಾಗಿ ಜನರ ಬಳಿ ಮತ ಕೇಳಲು ಹೊರಟಿದ್ದೀರಿ. ನಿಮ್ಮೊಳಗೆ ಭಯ ಕಾಡುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ? ಎಂದರು.

ಸೋಮಣ್ಣ 2019ರಲ್ಲಿ ದಸರಾ ಮಾಡಲು ಉಸ್ತುವಾರಿಯಾಗಿ ಬಂದ ಕೂಡಲೇ ಬೆಟ್ಟವನ್ನು ಸ್ವಚ್ಛಗೊಳಿಸಿದರು. ರಿಂಗ್ ರಸ್ತೆ ದೀಪ ವ್ಯವಸ್ಥೆ ಮಾಡಿದರು. ರಿಂಗ್ ರಸ್ತೆ ಕಸ ಎತ್ತಿಸಿದರು. ವಿದ್ಯಾರಣ್ಯಪುರಂನ ಕಸ ಸಮಸ್ಯೆಗೂ ಮುಕ್ತಿ ಹಾಡಿದ್ದಾರೆ. ವರುಣದಲ್ಲಿ ಗೆದ್ದ ಬಳಿಕ ಅಭಿವೃದ್ಧಿ ಮಾಡಲಿದ್ದಾರೆ. 15 ವರ್ಷ ಸಿದ್ದರಾಮಯ್ಯ, ಮಗ ಏನೂ ಮಾಡಿಲ್ಲ ಎಂಬುದು ಗೊತ್ತಾಗಿಯೇ ಬಿಜೆಪಿ ಕಣಕ್ಕಿಳಿದಿದೆ. ವರುಣ ಪೂರ್ಣಪ್ರಮಾಣದ ತಾಲೂಕು ಆಗಬೇಕು. ಅಭಿವೃದ್ಧಿ ಮಾಡುವುದಕ್ಕೆ ಸೂಕ್ತ ವ್ಯಕ್ತಿ ಎಂಬುದಕ್ಕೆ ಸೋಮಣ್ಣರನ್ನು ಕಣಕ್ಕಿಳಿಸಲಾಗಿದೆ ಎಂದು ಸಂಸದರು ಹೇಳಿದರು.

80ಕ್ಕೂ ಅಧಿಕ ಹಕ್ಕಿಪಿಕ್ಕಿ ಜನ

ಈ ತಂಡದಲ್ಲಿ ಟೈಗರ್ ಬ್ಲಾಕ್‌ನ ರೇಣುಕಾ, ಗುರುಪ್ರಸಾದ್, ತ್ರಿವೇಣಿ, ಭರತ್, ಕುಮಾರ್, ಮೋತಿರಾಜ್, ಈಸ್ವರ್, ದೇವದಾಸ್, ಸುನಿಲ್, ಚೈತ್ರಾ, ಶಶಿಕುಮಾರ್, ಸಂಗೀತಾ, ಶಿವರಾಂ, ಅಂಬಿಕಾ, ಶರಣ್, ಭವಾನಿ, ಭರತ್, ಲಕ್ಷ್ಮೀ, ನೇತ್ರಾ, ಸ್ವಾತಿ, ಧನುಷ್, ಪ್ರೀತಿ, ರಾಜ್, ಯಶೋಧ, ಪ್ರಶಾಂತ್, ಸುಚಿತ್ರಾ, ಜಯ, ಮೇರಿ, ಕುಮಾರ್, ಸೂರಜ್, ಪ್ರೇಮಾ ಮುಂತಾದವರಿದ್ದಾರೆ. ಅಲ್ಲದೇ ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಹಕ್ಕಿಪಿಕ್ಕಿ ಸಮುದಾಯದವರೂ ಕೂಡ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದು, ಕರ್ನಾಟಕದ ಸುಮಾರು 800 ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಹಣ ಗಳಿಕೆಗಾಗಿ ವಿದೇಶಕ್ಕೆ ತೆರಳಿ, ಸೈನಿಕ ದಂಗೆ ನಡುವೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಇವರು, ತಮ್ಮ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಅಲ್ಲಿರುವ ಎಲ್ಲರೂ ವಾಟ್ಸಾಪ್ ಗ್ರೂಪ್ ರಚಿಸಿಕೊಂಡು ಎಲ್ಲರೂ ಸುರಕ್ಷಿತವಾಗಿದ್ದಾರೆಯೇ ಎಂಬುದರ ಬಗ್ಗೆ ಖಚಿತಪಡಿಸಿಕೊಳ್ಳುತ್ತಿದ್ದಾರೆ. ಇಲ್ಲಿಂದ ಸೂಡನ್‌ಗೆ ತಲುಪಿರುವ ಹಕ್ಕಿಪಿಕ್ಕಿ ಸಮುದಾಯ ಅಲ್ಲಿ ಮನೆಗಳ ಬಾಡಿಗೆಗೆ ಪಡೆದು ವಾಸಿಸುತ್ತಿವೆ. ಸುಡಾನ್ ರಾಜಧಾನಿ ಖಾರ್ಟೂಮ್ ನಗರದಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ಸೇನೆ ಮತ್ತು ಅರೆಸೇನೆ ಪಡೆ ನಡುವೆ ಬಾಂಬ್ ಮತ್ತು ಕ್ಷಿಪಣಿ ದಾಳಿ ನಡೆಯುತ್ತಿದೆ. ಮನೆಯ ಬಳಿಯೇ ಗುಂಡಿನ ಮೊರೆತ ಕೇಳಿಸುತ್ತಿದ್ದು, ಎಲ್ಲರೂ ಜೀವ ಭಯದಿಂದ ದಿನ ಕಳೆಯುತ್ತಿದ್ದೇವೆ ಎಂದು ಸಂಬಂಧಿಕರಿಗೆ ತಿಳಿಸಿರುವ ಅವರು, ಕೆಲ ವೀಡಿಯೋಗಳನ್ನೂ ಸಹ ಕಳುಹಿಸುತ್ತಿದ್ದಾರೆ ಎಂದು ಹಣ್ಣೂರು ಗ್ರಾಮ ಪಂಚಾಯ್ತಿಯ ಮಾಜಿ ಉಪಾಧ್ಯಕ್ಷ ಇವಾನ್‌ರಾಜ್ ತಿಳಿಸಿದ್ದಾರೆ. ಸುಡಾನ್‌ನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಂಗಡಿಗಳಿಗೆ ಹೋಗಿ ಆಹಾರ ಸಾಮಗ್ರಿ ತರಲು ಸಾಧ್ಯವಾಗುತ್ತಿಲ್ಲ. ಆಗೊಮ್ಮೆ–ಈಗೊಮ್ಮೆ ತೆರೆಯುವ ಅಂಗಡಿಗಳಲ್ಲಿ ಅಗತ್ಯ ವಸ್ತುಗಳು ಸಿಕ್ಕರೆ ಸರಿ, ಇಲ್ಲದಿದ್ದರೆ ಉಪವಾಸವೇ ಗತಿ ಎಂಬ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೆಂದರಲ್ಲಿ ಮಿಲಿಟರಿ ವಾಹನಗಳು ಸೈರನ್ ಹಾಕಿಕೊಂಡು ಓಡಾಡುತ್ತಿದ್ದು, ಮನೆಯಿಂದ ಹೊರ ಬರಲಾಗದೇ ಊಟ–ತಿಂಡಿ ಹಾಗೂ ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಾವು ತಾಯ್ನಾಡಿಗೆ ತೆರಳಿ, ಮಕ್ಕಳು ಮತ್ತು ಸಂಬಂಧಿಕರನ್ನು ನೋಡುತ್ತೇವೋ ಇಲ್ಲವೋ ಎಂಬ ಚಿಂತೆ ಎದುರಾಗಿದೆ ಎಂದು ಸುಡಾನ್‌ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯದವರು ತಮ್ಮ ಸಂಬಂಧಿಕರೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಭಾರತ ಸರ್ಕಾರ ತಮಗೆ ರಕ್ಷಣೆ ನೀಡಿ ತಾಯ್ನಾಡಿಗೆ ಕರೆದೊಯ್ಯಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿದ್ಯುತ್ ಸಂಪರ್ಕ ಸಮರ್ಪಕವಾಗಿ ಇಲ್ಲದ ಕಾರಣ ಮೊಬೈಲ್‌ಗಳನ್ನು ಚಾರ್ಜ್ ಮಾಡಲು ಆಗದೇ ಎಲ್ಲರೂ ಮೊಬೈಲ್ ಆಫ್ ಮಾಡಿಕೊಂಡು ಯಾರಾದರೂ ಒಬ್ಬರ ಮೊಬೈಲ್ ಅನ್ನು ಚಾರ್ಜ್ ಮುಗಿಯುವ ವರೆಗೆ ಬಳಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಇಲ್ಲಿನ ವಿಮಾನ ನಿಲ್ದಾಣವನ್ನು ಸ್ಫೋಟಿಸಲಾಗಿದೆ. ಭಾರತೀಯ ರಾಯಭಾರಿ ಕಚೇರಿ ತಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ರಕ್ಷಣೆಗೆ ಬರಬೇಕು ಎಂದು ಸುಡಾನ್‌ನಲ್ಲಿರುವ ಹಕ್ಕಿಪಿಕ್ಕಿ ಸಮುದಾಯದವರು ಮನವಿ ಮಾಡಿದ್ದಾರೆ.

ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ

ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಜೈಕಾರ ಕೂಗಿದರು. ಬಳಿಕ ಸಾ.ರಾ.ಮಹೇಶ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ, ಗರುಡಗಂಭ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಹಾಗೂ ಪುರಸಭೆ ವೃತ್ತದಲ್ಲಿರುವ ಬಾಬು ಜಗಜೀವನ್ ರಾಂ ಪುತ್ಥಳಿಗೆ ಹಾಗೂ ತಾಲೂಕು ಆಡಳಿತ ಸೌಧದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ನಾಮಪತ್ರ ಸಲ್ಲಿಸಿದರು. ಶಾಸಕ ಸಾ.ರಾ.ಮಹೇಶ್ ಮಾತನಾಡಿ, ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನು ಮನಗಂಡ ರಾಜ್ಯದ ಪ್ರಭಾವಿ ರಾಜಕಾರಣಿಗಳು ಜೆಡಿಎಸ್ ಸೇರುತ್ತಿದ್ದು, 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ನೂರಕ್ಕೆ ನೂರರಷ್ಟು ಸತ್ಯ ಎಂದರು.

ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ನುಡಿದಂತೆ ನಡೆಯುವ, ಕೊಟ್ಟ ಭರವಸೆ ಈಡೇರಿ ಸುವ ನಾಯಕ. ನಮ್ಮ ಪಕ್ಷದ ಎಲ್ಲಾ ಕಾರ್ಯಕ್ರಮ ಗಳಿಗೂ ಜನಸಾಗರ ಹರಿದು ಬರುತ್ತಿರುವುದನ್ನು ನೋಡಿ ಜೆಡಿಎಸ್ ಅನ್ನು ಹಗುರವಾಗಿ ಕಾಣುತ್ತಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರಿಗೆ ನಡುಕ ಉಂಟಾಗಿದೆ ಎಂದರು. ನಾನು ಇದು 5ನೇ ಬಾರಿಗೆ ಸಲ್ಲಿಸುತ್ತಿರುವ ನಾಮಪತ್ರವಾಗಿದ್ದು, 4ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಬಾರಿ ಕ್ಷೇತ್ರದ ಜನತೆ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅನುಕಂಪ ಅಥವಾ ಅಭಿವೃದ್ಧಿ ಎಂಬ ಪ್ರಶ್ನೆಗೆ ಉತ್ತರಿಸಿದ

ಶಾಸಕ ಸಾ.ರಾ.ಮಹೇಶ್ ಅವರು ಅನುಕಂಪ ಇರುವುದು ನಂಜನಗೂಡಿನ ದರ್ಶನ್ ಧ್ರುವನಾರಾಯಣ್ ಅವರಿಗೆ ಆ ಕಾರಣದಿಂದ ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಪಕ್ಷದ ಅಭ್ಯರ್ಥಿ ಹಾಕಿಲ್ಲ ಎಂದು ತಿಳಿಸಿದರು.

ನನ್ನ ಮೂರು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದಾರೆ ಹದಿನೈದು ವರ್ಷಗಳಲ್ಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ಶಾಸಕ ಸಾ.ರಾ.ಮಹೇಶ್ ಅಣ್ಣನವರ ಜನಸೇವೆಯನ್ನು ಎಲ್ಲರೂ ಮೆಚ್ಚಬೇಕು. ಇಂದು ಇಲ್ಲಿ ಜಮಾಯಿಸಿರುವ ಜನಸ್ತೋಮ ನೋಡಿದರೆ 25 ಸಾವಿರ ಅಂತರದಲ್ಲಿ ಸಾ.ರಾ.ಮಹೇಶ್ ಅಣ್ಣ ಗೆಲುವು ಸಾಧಿಸಲಿದ್ದಾರೆ ಎಂದು ನುಡಿದರು.

ಜಿಪಂ ಮಾಜಿ ಸದಸ್ಯ ಅಚ್ಯುತಾನಂದ ಮಾತನಾಡಿ, ಶಾಸಕ ಸಾ.ರಾ.ಮಹೇಶ್ ಅವರ ಅಭಿವೃದ್ಧಿ ಕಾರ್ಯ ಒಂದು ಕಡೆಯಾದರೇ, ನೊಂದವರ ಧ್ವನಿಯಾಗಿ ನಿಂತು ಎಲ್ಲಾ ರೀತಿಯ ನೆರವು ನೀಡಿದಕ್ಕೆ ಸಾವಿರಾರು ಜನರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಿದ್ದಾರೆ. ಶಾಸಕ ಸಾ.ರಾ.ಮಹೇಶ್ ಅವರು 4ನೇ ಬಾರಿಗೆ ಶಾಸಕರಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಜಿಪಂ ಮಾಜಿ ಉಪಾಧ್ಯಕ್ಷ ಚನ್ನಬಸಪ್ಪ, ಮಾಜಿ ಸದಸ್ಯ ದ್ವಾರಕೀಶ್, ಎಂ.ಟಿ.ಕುಮಾರ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಅಣ್ಣೇಗೌಡ, ಮುಡಾ ಮಾಜಿ ಅಧ್ಯಕ್ಷ ವಿಜಯ್, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಕುಮಾರ್, ರಾಜಣ್ಣ, ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಜೆಡಿಎಸ್ ಮುಖಂಡರಾದ ಡಾ.ಮೆಹಬೂಬ್ ಖಾನ್, ತಾ.ಯುವ ಜೆಡಿಎಸ್ ಅಧ್ಯಕ್ಷ ಡಿ.ಎಸ್.ಯೋಗೇಶ್, ಜೆಡಿಎಸ್ ಗ್ರಾಮಾಂತರ ಉಪಾಧ್ಯಕ್ಷ ಕುಚೇಲ, ತಾ ಜೆಡಿಎಸ್ ಉಪಾಧ್ಯಕ್ಷ ಡೈರಿ ಪ್ರಕಾಶ್, ಸಾಲಿಗ್ರಾಮ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಶೀರ್, ನಗರ ಅಧ್ಯಕ್ಷ ಸಂತೋಷ್‌ಗೌಡ, ಪುರಸಭೆ ಸದಸ್ಯರಾದ ಕೆ.ಎಲ್.ಜಗದೀಶ್, ಉಮೇಶ್, ಕೆ.ಪಿ.ಪ್ರಭು ಶಂಕರ್, ಮಾಜಿ ಅಧ್ಯಕ್ಷ ಡಿ.ಕಾಂತರಾಜು, ತಾಪಂ ಮಾಜಿ ಸದಸ್ಯ ತಮ್ಮಣ್ಣ, ರವಿ, ಶ್ರೀನಿವಾಸ್ ಪ್ರಸಾದ್, ನಾಗಣ್ಣ, ದಲಿತ ಮುಖಂಡ ನಾಗರಾಜ್, ಗ್ರಾಪಂ ಅಧ್ಯಕ್ಷರಾದ ಸವಿತಾ, ನಂದಿನಿ, ಜೆಡಿಎಸ್ ಮುಖಂಡರಾದ ಆನಂದ್, ಸಾಗರ್, ರವಿ, ಧನಪಾಲ್, ಡೈರಿ ರಾಜೇಗೌಡ, ಲಾಳಂದೇವನಹಳ್ಳಿ ಗ್ರಾಪಂ ಸದಸ್ಯರಾದ ಬಾಲಾಜಿ ಗಣೇಶ್, ದಾಕ್ಷಾಯಿಣಿ, ವಸಂತ, ಕಿಚ್ಚಸುನೀಲ್, ಮುಖಂಡರಾದ ಶಂಭು, ವಸಂತಣ್ಣ, ಅನೀಫ್ ಗೌಡ, ಕಾಶಿ, ಬಿ.ಕೆ.ಕುಮಾರ್, ಸೋಮು, ತನು, ಸುಹೇಲ್, ಸುಜಯ್, ಹೆಚ್.ಪಿ.ಶಿವಣ್ಣ, ಬಾರ್ ಶಿವಕುಮಾರ್, ಶಿವು, ಕುಚೇಲ, ಎಲ್.ಮಂಜುನಾಥ್, ಕುಳ್ಳಮಂಜಣ್ಣ, ಶ್ರೀಧರ್ ಸೇರಿದಂತೆ ಅನೇಕರು ಇದ್ದರು.

ಚುನಾವಣೆಯಲ್ಲಿ ಪ್ರಚಾರಪ್ರಿಯ ವಾಹನಗಳಿಗೆ ಸಿಂಗಾರ

- ಅಭ್ಯರ್ಥಿಗಳ ಅಭಿರುಚಿಗೆ ಅನುಗುಣವಾಗಿ ಅಣಿಗೊಳ್ಳುತ್ತಿವೆ ವಾಹನಗಳು
- ಮೈಸೂರಿನ ವಿದ್ಯಾರಣ್ಯಪುರಂನಲ್ಲಿನ ಅಲ್ಟ್ರಾ ರೇಡಿಯಂನಲ್ಲಿ ಹತ್ತಾರು ವಾಹನ ಮಾರ್ಪಾಡು
- ಮೂರು ಪಕ್ಷಗಳ ಅಭ್ಯರ್ಥಿಗಳ ಪ್ರಚಾರ ವಾಹನಗಳಿಗೆ ಅಂತಿಮ ರೂಪ
- ಕೋವಿಡ್ ಸಮಯದಲ್ಲೂ ಅನ್ಯ ವಾಹನಗಳನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿದ್ದ ಸಂಸ್ಥೆ







ಎಂ.ಟಿ.ಯೋಗೇಶ್ ಕುಮಾರ್

ಮೈಸೂರು,ಏ.20 –ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಪಕ್ಷಗಳು ಹರಸಾಹಸ ಮಾಡುತ್ತಿದ್ದು, ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಪ್ರಚಾರ ನಡೆಸಲು ಸಹಕಾರಿಯಾಗುವ ವಾತಾವರಣವಿರುವ "ಪ್ರಚಾರದ ವಾಹನಗಳ" ತಯಾರಿ ಬಿರುಸಾಗಿಯೇ ಸಾಗುತ್ತಿದೆ.

ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ಸೀಮಿತ ಸಂಖ್ಯೆಯಲ್ಲಿ ಪ್ರಚಾರಕ್ಕೆ ವಾಹನ ಬಳಕೆ ಮಾಡಬೇಕಾದ ಅನಿವಾರ್ಯತೆ ಒದಗಿ ಬಂದಿರುವುದರಿಂದ ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳು ತಲಾ ಒಂದೊಂದು ಪ್ರಚಾರ ವಾಹನವನ್ನು ಬಳಸಲು ಮುಂದಾಗಿದ್ದಾರೆ. ಅಭ್ಯರ್ಥಿಗಳು ಮತಯಾಚಿಸಲು ಪೂರಕವಾಗಿರುವ ವ್ಯವಸ್ಥೆಯುಳ್ಳ ಪ್ರಚಾರ ವಾಹನದ ಅಗತ್ಯವಿದ್ದು, ಅದಕ್ಕಾಗಿ ಗೂಡ್ಸ್ ವಾಹನಗಳನ್ನೇ ಪ್ರಚಾರದ ವಾಹನಗಳಾಗಿ ರೂಪುಗೊಳಿಸಲಾಗುತ್ತಿದೆ. ನಗರ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶದಲ್ಲೂ ಕಿರಿದಾದ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲೂ ಸುಲಲಿತವಾಗಿ ಚಲಿಸಬಲ್ಲ ವಾಹನಗಳನ್ನೇ ಪ್ರಚಾರದ ವಾಹನಗಳಾಗಿ ಮಾರ್ಪಡಿಸಲಾಗುತ್ತಿದೆ.

ಅಲ್ಟ್ರಾ ರೇಡಿಯಂ ಸಂಸ್ಥೆಯಲ್ಲೇ 10 ವಾಹನ: ವಿದ್ಯಾರಣ್ಯಪುರಂನಲ್ಲಿನ ಭೂತಾಳೆ ಪಿಚ್ ಬಳಿಯಿರುವ ಅಲ್ಟ್ರಾ ರೇಡಿಯಂ ಸಂಸ್ಥೆಯಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳ ಪ್ರಚಾರ ವಾಹನವನ್ನು ಸಿದ್ಧಪಡಿಸಲಾಗಿದೆ. ಮೈಸೂರು ಮಾತ್ರವಲ್ಲದೆ, ನೆರೆ ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ಪ್ರಚಾರ ವಾಹನ ಸಿದ್ಧಪಡಿಸಿಕೊಂಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಇನ್ನು 6–7 ವಾಹನಗಳು ಮಾರ್ಪಾಡಿಗೆ ಸಜ್ಜಾಗಿ ನಿಂತಿವೆ.

ಆಯೋಗದ ಅನುಮತಿ ಪಡೆದ ವಾಹನಕ್ಕೆ ಮಾತ್ರ: ಕ್ಷೇತ್ರ ವ್ಯಾಪ್ತಿ ಪ್ರಚಾರ ನಡೆಸಲು ಬಳಸುವ ವಾಹನಗಳ ನಂಬರ್ ಸಹಿತ ಚುನಾವಣಾ ಆಯೋಗದ ಅನುಮತಿ ಪಡೆದ ವಾಹನಗಳನ್ನು ಮಾತ್ರ ಪ್ರಚಾರದ ವಾಹನವಾಗಿ ಪರಿವರ್ತಿಸಲಾಗುತ್ತಿದೆ. ಅನುಮತಿ ಪಡೆಯದೇ ಬಂದರೆ, ಅಂತಹ ವಾಹನಗಳನ್ನು ಪರಿವರ್ತಿಸಲು ನಿರಾಕರಿಸಲಾಗುತ್ತದೆ.

ಏನೇನು ಬದಲಾವಣೆ: ಚುನಾವಣಾ ಪ್ರಚಾರದ ವಾಹನವಾಗಿ ಪರಿವರ್ತಿಸಲು ಹಲವು ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ. ಬಹುತೇಕ ಅಭ್ಯರ್ಥಿಗಳು ಗೂಡ್ಸ್ ವಾಹನವನ್ನೇ ಪ್ರಚಾರದ ವಾಹನವಾಗಿ ಬಳಸಲು ಬಯಸುತ್ತಾರೆ. ರೋಡ್ ಶೋ ವೇಳೆ ಸ್ಥಳೀಯ ಮುಖಂಡರು ಹಾಗೂ ಸ್ಟಾರ್ ಪ್ರಚಾರಕರನ್ನು ನಿಲ್ಲಿಸಿಕೊಂಡು ಹೋಗಲು ಸೂಕ್ತ ವ್ಯವಸ್ಥೆ ಇರುವ ವಾಹನವನ್ನೇ ಬಯಸುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರಚಾರದ ವಾಹನವಾಗಿ ಮಾರ್ಪಡಿಸಲು ಕೆಲವು ಜೋಡಣೆ ಮಾಡುವ ಅನಿವಾರ್ಯತೆ ಇದೆ. ಪ್ರಚಾರದ ವಾಹನವನ್ನು ಸುಲಭವಾಗಿ ಹತ್ತಲು ಮೆಟ್ಟಿಲು, ಹಿಡಿಕೆ ಅಳವಡಿಸಲಾಗುತ್ತಿದೆ. ವಾಹನದಲ್ಲಿ ಹಂತದ ಮಾದರಿಯಲ್ಲಿ ಅಭ್ಯರ್ಥಿ ಹಾಗೂ ಮುಖಂಡರು ನಿಲ್ಲುವುದಕ್ಕೆ ಡೆಸ್ಕ್ ನಿರ್ಮಿಸಲಾಗುತ್ತಿದೆ. ಧ್ವನಿವರ್ಧಕ, ಜನರೇಟರ್ ಸ್ಟಾಂಡ್, ರಾತ್ರಿ ವೇಳೆ ಪ್ರಚಾರ ಮಾಡಲು ಹೆಚ್ಚುವರಿ ಲೈಟ್ ಅಳವಡಿಸಿ, ಪ್ರಚಾರ ವಾಹನಕ್ಕೆ ಮೆರಗು ಹೆಚ್ಚಿಸಲಾಗುತ್ತಿದೆ. ಕೆಲವು ಅಭ್ಯರ್ಥಿಗಳು ವಾಹನದ ಸೈಡ್ ಬಾಡಿ ತೆರವು ಮಾಡಿ, ಆ ಭಾಗಕ್ಕೆ ಅಲಂಕಾರಿಕ ರೇಲಿಂಗ್ಸ್ ಬಳಸಲು ಸೂಚನೆ ನೀಡುತ್ತಿದ್ದಾರೆ. ಇದರ ಜೊತೆಗೆ ವಾಹನದ ಮುಂಭಾಗ ಆಯಾ ಪಕ್ಷಗಳ ವರಿಷ್ಠರ ಫೋಟೊ, ಅಭ್ಯರ್ಥಿಗಳ ಚಿತ್ರವನ್ನು ಅಂಟಿಸಿ ಸುಂದರಗೊಳಿಸಲಾಗುತ್ತಿದೆ.

ಸಾಮಾನ್ಯ ಸ್ಥಿತಿಗೆ ತರಬಹುದು: ಚುನಾವಣಾ ಪ್ರಚಾರ ಮುಗಿದ ಬಳಿಕ ರೂಪಾಂತರಗೊಳಿಸಿರುವ ವಾಹನಗಳನ್ನು ಸಾಮಾನ್ಯ ಸ್ಥಿತಿಗೆ ತರಬಹುದಾಗಿದೆ. ವಾಹನದಲ್ಲಿ ಅಳವಡಿಸಿರುವ ಡೆಸ್ಕ್, ಮೆಟ್ಟಿಲು ಪ್ಲೇವುಡ್‌ನಿಂದ ತಯಾರಿಸಿ ಅಳವಡಿಸಿರುವುದರಿಂದ ಅವುಗಳನ್ನು ಬೇಕಾದಾಗ ಸುಲಭವಾಗಿ ತೆಗಿಯಬಹುದು. ಅಲ್ಲದೇ, ವಾಹನದ ಹೊರ ಭಾಗದಲ್ಲಿ ಅಂಟಿಸಿರುವ ಸ್ಟಿಕ್ಕರ್ ತೆಗೆದಾಗ ನೈಜ ಬಣ್ಣಕ್ಕೆ ಯಾವುದೇ ಹಾನಿಯಾಗದ ಕಾರಣ, ಪ್ರಚಾರ ಮುಗಿದ ಬಳಿಕ ಸಾಮಾನ್ಯ ಉದ್ದೇಶಕ್ಕೆ ಬಳಸಿಕೊಳ್ಳಬಹುದಾಗಿದೆ.

ಗುಣಮಟ್ಟದ ಕೆಲಸ, ಸಮಯದ ಅಭಾವ: ಈ ಕುರಿತು ಅಲ್ಟ್ರಾ ರೇಡಿಯಂ ಮುಖ್ಯಸ್ಥ ಎನ್.ರಾಮ ಪ್ರಸಾದ್ 'ಮೈಸೂರು ಮಿತ್ರ' ಜೊತೆ ಮಾತನಾಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಪ್ರಚಾರ ನಡೆಸಲು ವಾಹನವನ್ನು ಪರಿವರ್ತಿಸಿಕೊಡಲಾಗಿದೆ. ಇದುವರೆಗೂ 10 ವಾಹನವನ್ನು ಪ್ರಚಾರದ ವಾಹನವಾಗಿ ಮಾರ್ಪಡಿಸಿಕೊಟ್ಟಿದ್ದೇನೆ. ಒಂದು ವಾಹನವನ್ನು ಬದಲಿಸಬೇಕಾದರೆ 4–5 ದಿನ ಬೇಕು. ಗುಣಮಟ್ಟದ ಕೆಲಸ ಮಾಡುವುದರಿಂದ ಸಮಯ ಹೆಚ್ಚಾಗುತ್ತಿದೆ. ಅಲ್ಲದೆ, ನಮ್ಮಲ್ಲಿ ವಾಹನ ಪರಿವರ್ತಿಸಿಕೊಂಡು ಹೋದ ಅಭ್ಯರ್ಥಿಗಳು ಅವರ ಪರಿಚಯದ ಅಭ್ಯರ್ಥಿಗಳ ವಾಹನವನ್ನೂ ನಮ್ಮಲ್ಲೇ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದಾರೆ. ಮೂರು ಪಕ್ಷಗಳ ಅಭ್ಯರ್ಥಿಗಳ ಬೇಡಿಕೆಗೆ ಅನುಗುಣವಾಗಿ ಪ್ರಚಾರದ ವಾಹನ ಸಿದ್ಧಪಡಿಸಿಕೊಟ್ಟಿದ್ದೇನೆ. ಇನ್ನು 6–7 ವಾಹನಗಳನ್ನು ಸಿದ್ಧಪಡಿಸಿಕೊಡುವಂತೆ ಅಭ್ಯರ್ಥಿಗಳ ಬೆಂಬಲಿಗರು ಬಂದಿದ್ದಾರೆ. ಏ.25ರೊಳಗೆ ಕೆಲ ಪ್ರಚಾರದ ವಾಹನ ಮಾರ್ಪಡಿಸಿಕೊಡುತ್ತೇನೆ. ಸಮಯ ಕಡಿಮೆ ಇರುವುದರಿಂದ ಇನ್ನಷ್ಟು ಆರ್ಡರ್ ತೆಗೆದುಕೊಳ್ಳಲು ಆಗುತ್ತಿಲ್ಲ ಎಂದರು.



ಎನ್.ರಾಮ ಪ್ರಸಾದ್

ಕೋವಿಡ್ ಸಮಯದಲ್ಲಿ ಪ್ರವಾಸಿ ವಾಹನವನ್ನು ಆಂಬುಲೆನ್ಸ್ ಆಗಿ ಮಾರ್ಪಡಿಸಿದ್ದ ಕೊಟ್ಟಿದ್ದೆ. ಅಂದು ಸಮಯ ಕಡಿಮೆ ಇತ್ತು ತುರ್ತಾಗಿ ಆಂಬುಲೆನ್ಸ್ ಬೇಕಾಗಿತ್ತು ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವುಳ್ಳ ಆಂಬುಲೆನ್ಸ್ ಅವಶ್ಯಕತೆ ಇತ್ತು ದಿನದ 24 ಗಂಟೆ ಕೆಲಸ ಮಾಡಿ ಸಕಾಲಕ್ಕೆ ಆಂಬುಲೆನ್ಸ್ ನೀಡಿದ್ದೆ. ಅದನ್ನು ಮೆಚ್ಚಿ ಇದೀಗ ಪ್ರಚಾರದ ವಾಹನವನ್ನು ಮಾರ್ಪಡಿಸಿಕೊಳ್ಳಲು ಅಭ್ಯರ್ಥಿಗಳು ಮುಂದೆ ಬಂದಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಕೋವಿಡ್ ಸಂದರ್ಭದಲ್ಲಿ 30 ಆಂಬ್ಯುಲೆನ್ಸ್ ತಯಾರಿ

ಕೋವಿಡ್ ಸಂದರ್ಭದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್‌ಗಳ ಕೊರತೆ ಇತ್ತು. ಇದರಿಂದ ಸಕಾಲಕ್ಕೆ ಆಂಬುಲೆನ್ಸ್ ಬರಲು ಸಾಧ್ಯವಾಗದೇ ಹಲವರು ಉಸಿರು ಚೆಲ್ಲಿಸಿದ್ದರು. ಈ ವೇಳೆ ಕೆಲವು ಸಂಘ–ಸಂಸ್ಥೆಗಳು ಆಂಬುಲೆನ್ಸ್ ಕೊಡುಗೆ ನೀಡಲು ಮುಂದಾಗಿದ್ದರು. ಈ ವೇಳೆ 30ಕ್ಕೂ ಹೆಚ್ಚು ಪ್ರವಾಸಿ ವಾಹನಗಳನ್ನು ಆಂಬುಲೆನ್ಸ್ ಆಗಿ ಅಲ್ಟ್ರಾ ರೇಡಿಯಂ ಸಂಸ್ಥೆಯ ಎನ್.ರಾಮ ಪ್ರಸಾದ್ ಮಾರ್ಪಡಿಸಿಕೊಟ್ಟು ಮೆಚ್ಚುಗೆ ಗಳಿಸಿದ್ದರು.

ಬಾಲಕನಿಗೆ ಚುಂಬಿಸಿ ಆಶೀರ್ವದಿಸಿದ ವಿಚಾರ

ದಲೈಲಾಮಾ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ

ಮಿಡಲ್ ವೇ ಟಿಬೆಟಿಯನ್ ಯೂತ್ ಕಾಂಗ್ರೆಸ್, ರಿಜನಲ್ ಟಿಬೆಟಿಯನ್ ವುಮೆನ್ಸ್ ಅಸೋಸಿಯೇಷನ್ ಆರೋಪ



ಮೈಸೂರು,ಏ.20(ಪಿಎಂ)– ಟಿಬೆಟ್ ಬೌದ್ಧ ಧರ್ಮಗುರು ದಲೈಲಾಮಾ ಅವರು ಬಾಲಕನೊಬ್ಬನಿಗೆ ಚುಂಬಿಸಿ ಆಶೀರ್ವದಿಸಿದ ಸಂಗತಿಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಆ ಮೂಲಕ ದಲೈಲಾಮಾ ಅವರ ಮೇರು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ನಡೆಸಲಾಗಿದೆ ಎಂದು ಬೈಲಕುಪ್ಪೆ ಕೊಳ್ಳೇಗಾಲ ಹಾಗೂ ಹುಣಸೂರಿನ ಮಿಡಲ್ ವೇ ಟಿಬೆಟಿಯನ್ ಯೂತ್ ಕಾಂಗ್ರೆಸ್ ಮತ್ತು ರಿಜನಲ್ ಟಿಬೆಟಿಯನ್ ವುಮೆನ್ಸ್ ಅಸೋಸಿಯೇಷನ್ ಸಂಘಟನೆಗಳು ಆರೋಪಿಸಿವೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸದರಿ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಲುಕುಪ್ಪೆ ಇಂಡೋ–ಟಿಬೆಟಿಯನ್ ಫ್ರೆಂಡ್‌ಶಿಪ್ ಸೊಸೈಟಿ ಅಧ್ಯಕ್ಷ ಬಿ.ವಿ.ಜವರೇಗೌಡ, ಮೊಮ್ಮಗನಂತಿರುವ ಆ ಬಾಲಕನನ್ನು ಮುಗ್ಧ ತಾತನ ಮನೋಭಾವದಲ್ಲಿ ಅಪ್ಪಿಕೊಂಡು ಮುದ್ದಾಡಿದ್ದಾರೆಯೇ ಹೊರತು ಇಲ್ಲಿ ಯಾವುದೇ ಬೇರೆ ಉದ್ದೇಶವಿಲ್ಲ. ಆದರೆ ಇದನ್ನು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ರೀತಿಯಲ್ಲಿ ಅವಹೇಳನಕಾರಿಯಾಗಿ ಬಿಂಬಿಸಲಾಗುತ್ತಿದೆ ಎಂದು ಖಂಡಿಸಿದರು.

ಫೆ.28ರಲ್ಲಿ ನಡೆದ ಈ ಘಟನೆಯ ವಿಡಿಯೋ ತುಣಕನ್ನು ಏಪ್ರಿಲ್ 2ನೇ ವಾರದಲ್ಲಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ. ಆ ಮೂಲಕ ಕಾಮದ ದೃಷ್ಟಿಯಲ್ಲಿ ಬಾಲನನ್ನು ನೋಡಿದ್ದಾರೆಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಪೂರ್ಣ ವಿಡೀಯೋ ತೋರಿಸದೇ ಸಂಕಲನ ಮಾಡಿರುವ ವಿಡಿಯೋ ಪ್ರಸಾರ ಮಾಡಲಾಗಿದೆ. ಆ ಮೂಲಕ ಬಾಲಕನ ಮೇಲೆ ದಲೈ ಲಾಮ ಲೈಂಗೀಕ ದೌರ್ಜನ್ಯ ನಡೆಸಿದ್ದಾರೆ ಎಂದು ತಪ್ಪಾಗಿ ಬಿಂಬಿಸಲು ಹುನ್ನಾರ ನಡೆಸಲಾಗಿದೆ ಎಂದು ಆರೋಪಿಸಿದರು.

ಬೈಲಕುಪ್ಪೆ ಮಿಡಲ್ ವೇ ಟಿಬೆಟಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷ ತ್ಸೆರಿಂಗ್ ಲಕ್ಯಾಪ್ ಮಾತನಾಡಿ, ಚೀನಾ ವಾದಿಗಳೇ ಈ ವಿವಾದದ ಸೂತ್ರಧಾರಿಗಳು. ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದರೆ ದಲೈಲಾಮಾ ಅವರ ಪಾವಿತ್ರ್ಯತೆಗೆ ಧಕ್ಕೆ ತರುವ ಹುನ್ನಾರ ನಡೆದಿರುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು. ಬೈಲಕುಪ್ಪೆ ರಿಜನಲ್ ಟಿಬೆಟಿಯನ್ ವುಮೆನ್ಸ್ ಅಸೋಸಿಯೇಷನ್ ಅಧ್ಯಕ್ಷೆ ಕೆಮಿ ಲಾಮೋ, ಟಿಬೆಟಿಯನ್ ಸಂಘಟನೆಗಳ ಪದಾಧಿಕಾರಿಗಳಾದ ತ್ಸೆರಿಂಗ್ ದೋರ್ಜಿ, ತುಪ್ಟೆನ್, ತ್ಸೆರಿಂಗ್ ಟ್ಯಾಂಚೋ, ತಾಮ್ಡಿನ್ ದೋಲ್ಮಾ ಗೋಷ್ಠಿಯಲ್ಲಿದ್ದರು.

ತೋಟದ ಮನೆಯಲ್ಲಿದ್ದ ಎರಡು ಟಿಲ್ಲರ್ ಕಳವು

ನಂಜನಗೂಡು, ಏ.20–ತೋಟದ ಮನೆ ಆವರಣದಲ್ಲಿ ನಿಲ್ಲಿಸಿದ್ದ 2 ಟಿಲ್ಲರ್‌ಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಬಂಡೀಪುರ ಗ್ರಾಮದಿಂದ ವರದಿಯಾಗಿದೆ. ಈ ಗ್ರಾಮದ ರೈತ ವೃಷಭ ಕೃಷ್ಣಮೂರ್ತಿ ಅವರು ಬಂಡೀಪುರ ಎಲ್ಲೆ ಸರ್ವೆ ನಂ.79/2ರ ತೋಟದ ಮನೆ ಆವರಣದಲ್ಲಿ 2 ಟಿಲ್ಲರ್‌ಗಳನ್ನು ನಿಲ್ಲಿಸಿದ್ದರು. ಏ.19ರಂದು ಬೆಳಗ್ಗೆ ಇವರು ತೋಟಕ್ಕೆ ಹೋದಾಗ ಟಿಲ್ಲರ್‌ಗಳು ಕಳುವಾಗಿರುವ ಬಗ್ಗೆ ಗೊತ್ತಾಗಿದೆ. ಈ ಸಂಬಂಧ ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಟ್ಟೆ ವ್ಯಾಪಾರಿ ಮನೆಯಲ್ಲಿ 3.50 ಲಕ್ಷ ರೂ. ಕಳವು

ಕ್ರೈಂ ಬಾಕ್ಸ್

ಮೈಸೂರು, ಏ.20–ಮೊಟ್ಟೆ ವ್ಯಾಪಾರಿಯೊಬ್ಬರ ಮನೆಯಲ್ಲಿ 3.50 ಲಕ್ಷ ರೂ. ಕಳುವಾಗಿರುವ ಬಗ್ಗೆ ಮೈಸೂರಿನ ಯರಗನಹಳ್ಳಿಯಿಂದ ವರದಿಯಾಗಿದೆ.

ಅಲ್ಲಿನ ನಿವಾಸಿ ಹೆಚ್.ಎ.ಶಿವಶಂಕರಯ್ಯ ಹಣ ಕಳೆದುಕೊಂಡವರಾಗಿದ್ದು, ಇವರು ಪಿಲ್ಲಹಳ್ಳಿ ಗ್ರಾಮದಿಂದ ತಮ್ಮ ಜಮೀನು ಮಾರಾಟದಿಂದ ಬಂದ 3.50 ಲಕ್ಷ ರೂ.ಗಳನ್ನು ಏ.10ರಂದು ತಮ್ಮ ಮನೆಯ ವಾರ್ಡ್‌ರೂಬ್ ಲಾಕರ್‌ನಲ್ಲಿಟ್ಟು ಲಾಕ್ ಮಾಡಿದ ನಂತರ ಕೀಯನ್ನು ವಾರ್ಡ್ ರೂಬ್‌ನಲ್ಲೇ ಇಟ್ಟಿದ್ದರು. ನಂತರ ಏ.16ರಂದು ಜಮೀನು ಕೆಲಸ ಮಾಡಿಸಲು ಹಣ ಬೇಕಾಗಿದ್ದರಿಂದ ನೋಡಲಾಗಿ ಹಣ ಕಳುವಾಗಿರುವುದು ಗೊತ್ತಾಗಿದೆ.

ಈ ಹಣದ ಬಗ್ಗೆ ತಮ್ಮ ಪತ್ನಿ ಹಾಗೂ ಮಕ್ಕಳನ್ನು ವಿಚಾರಿಸಿದಾಗ ಅವರು ತಮಗೆ ಏನೂ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಮನೆ ಕೆಲಸಕ್ಕೆ ಬರುತ್ತಿದ್ದ ಯರಗನಹಳ್ಳಿ ನಿವಾಸಿ ಲಕ್ಷ್ಮೀಬಾಯಿ ಹಣ ಕಳವು ಮಾಡಿರಬಹುದು ಎಂದು ತಮಗೆ ಅನುಮಾನ ಇರುವುದಾಗಿ ಶಿವಶಂಕರಯ್ಯ ನೀಡಿದ ದೂರನ್ನು ದಾಖಲಿಸಿಕೊಂಡಿರುವ ಆಲನಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸೈಕಲ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ: ವಿದ್ಯಾರ್ಥಿ ಸಾವು

ಮೈಸೂರು, ಏ.20–ಸೈಕಲ್‌ಗೆ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೋಗಾದಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಮೈಸೂರಿನ ಕನಕದಾಸ ನಗರದ ನಿವಾಸಿ ಪಿ.ಜೆ.ಮಂಜು ಎಂಬುವರ ಪುತ್ರ ಎಂ.ಹರ್ಷಿತ್(14) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಏ.18ರಂದು ರಾತ್ರಿ ಸ್ವಿಮ್ಮಿಂಗ್ ಮತ್ತು ಶಟಲ್‌ಕಾಕ್ ಆಡಲು ಸೈಕಲ್‌ನಲ್ಲಿ ತೆರಳಿದ್ದಾನೆ. ರಾತ್ರಿ 8.30ರ ಸುಮಾರಿನಲ್ಲಿ ಬೋಗಾದಿ ರಿಂಗ್ ರಸ್ತೆಯ ರತ್ನ ಮಾಣಿಕ್ಯ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿರುವ ಸೈಕಲ್ ಶಾಪ್‌ನಲ್ಲಿ ಸೈಕಲ್ ರಿಪೇರಿ ಮಾಡಿಸಿಕೊಂಡು ಮನೆಗೆ ಬರಲು ಸರ್ವೀಸ್ ರಸ್ತೆಯಿಂದ ರಿಂಗ್ ರಸ್ತೆಗೆ ಬರುತ್ತಿದ್ದಂತೆಯೇ ಬೋಗಾದಿ ಕಡೆಯಿಂದ ಬಂದ ಟೆಂಪೋ ಟ್ರಾವಲರ್ (ಕೆಎ 11 ಬಿ 8981) ಈತನ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಹರ್ಷಿತ್ ಹಾರಿ ಟೆಂಪೋ ಟ್ರಾವಲರ್‌ನ ಮುಂಭಾಗದ ಗಾಜಿಗೆ ಬಡಿದು ಕೆಳಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಟೆಂಪೋ ಟ್ರಾವಲರ್ ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಬೇರೊಂದು ಟೆಂಪೋ ಟ್ರಾವಲರ್ಸ್‌ನವರು ಹರ್ಷಿತ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮರು ದಿನ (ಏ.19) ಬೆಳಗಿನ ಜಾವ 1.50ರ ಸುಮಾರಿನಲ್ಲಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೆ.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟಾಕಿ ಗೋಡೌನ್‌ನಲ್ಲಿ ಬೆಂಕಿ ಅವಘಡ ಪ್ರಕರಣ

ಪತ್ನಿ ಸ್ಟಾಕ್ ಚೆಕ್ ಮಾಡಿ ಹೊರಬಂದ ಐದೇ ನಿಮಿಷದಲ್ಲಿ ಬೆಂಕಿ ಸ್ಫೋಟಿಸಿತು

40 ಲಕ್ಷ ರೂ. ಪಟಾಕಿ, ಕಟ್ಟಡ ಬೆಂಕಿಗಾಹುತಿ: ಜುಪಿಟರ್ ಮಾಲೀಕ ಆನಂದ ರಾಜಗೋಪಾಲ ಶೆಟ್ಟಿ





ಮೈಸೂರು, ಏ.20(ಆರ್‌ಕೆ)– ನನ್ನ ಪತ್ನಿ ಸಿಬ್ಬಂದಿಯೊಂದಿಗೆ ಸ್ಟಾಕ್ ಚೆಕ್ ಮಾಡಿ ಹೊರ ಬಂದ ಐದೇ ನಿಮಿಷದಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಜುಪಿಟರ್ ಪಟಾಕಿ ಅಂಗಡಿ ಮಾಲೀಕ ಆನಂದ ರಾಜಗೋಪಾಲ ಶೆಟ್ಟಿ ತಿಳಿಸಿದ್ದಾರೆ.

ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದ ರಾಣೆ ಮಡ್ರಾಸ್ ರಸ್ತೆಯಲ್ಲಿರುವ ಜುಪಿಟರ್ ಪಟಾಕಿ ಗೋಡೌನ್‌ಗೆ ಬುಧವಾರ ಬೆಂಕಿ ಬಿದ್ದು ಪಟಾಕಿ ದಾಸ್ತಾನು ಹೊಸ ಕಿಯಾ ಕಾರು ಹಾಗೂ ಕಟ್ಟಡ ಅಗ್ನಿಗಾಹುತಿಯಾದ ಘಟನೆ ಬಗ್ಗೆ 'ಮೈಸೂರು ಮಿತ್ರ'ನಿಗೆ ಪ್ರತಿಕ್ರಿಯಿಸಿದ ಆನಂದ ರಾಜಗೋಪಾಲ ಶೆಟ್ಟಿ ಅವರು, ಚುನಾವಣೆ ಮತ್ತು ಜಾತ್ರೆಗಳಿರುವುದರಿಂದ ನಾಲ್ಕು ದಿನಗಳ ಹಿಂದಷ್ಟೇ ಒಂದು ಲೋಡ್ ಪಟಾಕಿಯನ್ನು ತಂದು ಗೋದಾಮಿನಲ್ಲಿರಿಸಿದ್ದೆ. ನಿನ್ನೆ ಬುಧವಾರ ನನ್ನ ಪತ್ನಿ ಗೋದಾಮಿಗೆ ತೆರಳಿ ಸಿಬ್ಬಂದಿಯೊಂದಿಗೆ ಪಟಾಕಿ ಸ್ಟಾಕ್ ಚೆಕ್ ಮಾಡಿಕೊಂಡು ಹೊರ ಬರುತ್ತಿದ್ದಂತೆಯೇ ಹಠಾತ್ತನೇ ಬೆಂಕಿ ಕಾಣಿಸಿಕೊಂಡಿತು. ವಿಷಯ ತಿಳಿದ ತಕ್ಷಣ ನಾನೂ ಸಹ ಸ್ಥಳಕ್ಕೆ ತೆರಳಿದಾಗ ಗೋದಾಮು ಸಂಪೂರ್ಣವಾಗಿ ಹೊತ್ತಿ ಉರಿಯುತ್ತಿತ್ತು. ಪಕ್ಕದಲ್ಲೇ ನಿಲ್ಲಿಸಿದ್ದ ನನ್ನ ಹೊಸ ಕಿಯಾ ಕಾರು ಸಹ ಸುಟ್ಟು ಕರಕಲಾಯಿತು ಎಂದರು.

ನಮ್ಮ ತಂದೆ 30 ವರ್ಷಗಳಿಂದ ಪಟಾಕಿ ಬ್ಯುಸಿನೆಸ್ ಮಾಡುತ್ತಿದ್ದರು. ನಾನೂ 9 ವರ್ಷಗಳಿಂದ ಆ ವೃತ್ತಿಯಲ್ಲಿದ್ದೇನೆ. ನಾಲ್ಕು ವರ್ಷಗಳಿಂದ ಗೋದಾಮು ನಿರ್ವಹಿಸುತ್ತಿದ್ದು, ಯಾವಾಗಲೂ ಇಂತಹ ಘಟನೆ ಸಂಭವಿಸಿರಲಿಲ್ಲ ಇದೇ ಪ್ರಥಮ ಬಾರಿ ಬೆಂಕಿ ಅವಘಡ ಸಂಭವಿಸಿದೆ. ಚುನಾವಣೆ ಹಾಗೂ ಜಾತ್ರೆಗಳಿರುವುದರಿಂದ ಬಿಕರಿಯಾಗಬಹುದೆಂದು ದುಡ್ಡು ಕೊಟ್ಟು ಶಿವಕಾಶಿಯಿಂದ ಒಂದು ಲೋಡ್ ಪಟಾಕಿ ತರಿಸಿದ್ದೆ. ಇದೀಗ 40 ಲಕ್ಷ ರೂ. ಬೆಲೆಯ ಪಟಾಕಿ, 11 ದಿನದ ಹಿಂದಷ್ಟೇ ಖರೀದಿಸಿದ್ದ ಹೊಸ ಕಿಯಾ ಕಾರು ಹಾಗೂ ಗೋದಾಮಿನ ಕಟ್ಟಡದ ಪರಿಕರಗಳು ಸುಟ್ಟು ಹೋಗಿವೆ ಎಂದು ಅವರು ತಿಳಿಸಿದರು.

ಅಗ್ನಿ ಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ತಕ್ಷಣ ಬಂದು ಮೊದಲು ಗೋದಾಮಿನ ಹೊರಗೆ ಕಾರ್ಯಾಚರಣೆ ನಡೆಸಿ ಬೆಂಕಿ ಕೆನ್ನಾಲಿಗೆ ಅಕ್ಕಪಕ್ಕಕ್ಕೆ ಹರಡದಂತೆ ತಡೆದರು. ಗೋಡೌನ್‌ಗೆ ಪಡೆದಿರುವ ರಹದಾರಿ 2027ರವರೆಗೂ ಇದೆ. ವಿಮೆ ಮಾಡಿಸಿದ್ದೇನಾದರೂ, ದುರಂತದಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಆನಂದ ರಾಜಗೋಪಾಲ ಶೆಟ್ಟಿ ತಿಳಿಸಿದರು.

ಆದರೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ನಡಸುತ್ತಿದ್ದಾರೆ. ಒಟ್ಟಾರೆ ನನ್ನ ಪಟಾಕಿ ವ್ಯಾಪಾರಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಇದರಿಂದ ಚೇತರಿಸಿಕೊಳ್ಳುವುದು ಬಹಳ ಕಷ್ಟವಾಗಿದೆ ಎಂದು ಅವರು ತಿಳಿಸಿದರು.







ಅಂಕಪಟ್ಟಿ ವಿವರ

ತಂಡ	ಪಂದ್ಯಗಳು	ಗೆಲುವು	ಸೋಲು	ಡ್ರಾ	ಅಂಕ
ರಾಜಸ್ಥಾನ್	6	4	2	0	8
ಲಕ್ನೋ	6	4	2	0	8
ಸಿಎಸ್‌ಕೆ	5	3	2	0	6
ಗುಜರಾತ್	5	3	2	0	6
ಆರ್‌ಸಿಬಿ	6	3	3	0	6
ಮುಂಬೈ	5	3	2	0	6
ಪಂಜಾಬ್	6	3	3	0	6
ಕೋಲ್ಕತ್ತಾ	6	2	4	0	4
ಎಸ್‌ಆರ್‌ಹೆಚ್	5	2	3	0	4
ಡೆಲ್ಲಿ	6	1	5	0	2

ಸಿರಾಜ್, ಫಾಫ್ ಡುಪ್ಲೆಸಿಸ್ ಅಬ್ಬರ: ಆರ್‌ಸಿಬಿಗೆ ಜಯ



ಮೊಹಾಲಿ, ಏ.20– ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಅವರುಗಳ ಅರ್ಧ ಶತಕ ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲಿಂಗ್ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ 24 ರನ್‌ಗಳ ಜಯ ದಾಖಲಿಸಿದೆ.

ಈ ಗೆಲುವಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಪರಿಣಾಮ ಕಾರಿಯಾಗಿ ಬಳಸಿಕೊಂಡಿದ್ದರಿಂದ ಆರ್‌ಸಿಬಿ ನಾಯಕತ್ವವನ್ನು ಗಾಯ ಗೊಂಡಿದ್ದ ಫಾಫ್ ಡುಪ್ಲೆಸಿಸ್ ಬದಲಿಗೆ ವಿರಾಟ್ ಕೊಹ್ಲಿ ವಹಿಸಿದ್ದರು.

ಇಲ್ಲಿನ ಐಎಸ್ ಬಿಂದ್ರಾ ಮೈದಾನದಲ್ಲಿ ಆರ್‌ಸಿಬಿ ನೀಡಿದ ಸವಾಲಿನ ಮೊತ್ತ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಇನಿಂಗ್ಸ್ 2ನೇ ಎಸೆತದಲ್ಲೇ ಮೊಹಮ್ಮದ್ ಸಿರಾಜ್, ಆರಂಭಿಕ ಬ್ಯಾಟರ್ ಅಥರ್ವ ಟೈಡೆ ಅವರನ್ನು ಎಲ್‌ಬಿ ಬಲೆಗೆ ಕೆಡಹು ವಲ್ಲಿ ಯಶಸ್ವಿಯಾದರು. ಇನ್ನು ಮೂರನೇ ಓವರ್‌ನ ಮೊದಲ ಎಸೆತದಲ್ಲೇ ಹಸರಂಗ, ಮ್ಯಾಥ್ಯೂ ಶಾರ್ಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಪಂಜಾಬ್‌ಗೆ ಮತ್ತೊಂದು ಶಾಕ್ ನೀಡಿದರು. ಈ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನಾಡಿದ ಲಿಯಾಮ್ ಲಿವಿಂಗ್ ಸ್ಟೋನ್ 2 ರನ್ ಬಾರಿಸಿ ಸಿರಾಜ್‌ಗೆ ಬಲಿಯಾದರು. ಇನ್ನು ಹರ್ಪ್ರೀತ್ ಸಿಂಗ್ ಭಾಟಿಯಾ 13 ರನ್ ಬಾರಿಸಿ ರನೌಟ್ ಆದರೆ, ನಾಯಕ ಸ್ಯಾಮ್ ಕರ್ರನ್ 10 ರನ್ ಬಾರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಪಂಜಾಬ್ 76 ರನ್ ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಮತ್ತೊಂದು ತುದಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಪ್ರಭ್‌ಸಿಮ್ರನ್ ಸಿಂಗ್ 30 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಒಳಗೊಂಡ 46 ರನ್ ಗಳಿಸಿ ನಿರ್ಗಮಿಸಿದರು. ಇನ್ನು ಶಾರುಖ್ ಖಾನ್ ಕೇವಲ 7 ರನ್ ಬಾರಿಸಿ ಹಸರಂಗ ಬೌಲಿಂಗ್‌ನಲ್ಲಿ ಸ್ಟಂಪೌಟ್ ಆಗಿ ಪೆವಿಲಿಯನ್ ಸೇರಿದರು. ಆದರೆ 8ನೇ ವಿಕೆಟ್‌ಗೆ ಜಿತೇಶ್ ಶರ್ಮಾ ಹಾಗೂ ಹರ್ಪ್ರೀತ್ ಬ್ರಾರ್ 39 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಹರ್ಪ್ರೀತ್ ಬ್ರಾರ್ 13 ರನ್ ಗಳಿಸಿದರೇ, ಜಿತೇಶ್ ಶರ್ಮಾ 41ರನ್ ಗಳಿಸಿ ನಿರ್ಗಮಿಸಿದರು. ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 4, ವಾನಿಂದು ಹಸರಂಗ 2, ಹರ್ಷಲ್ ಪಟೇಲ್, ವೇಯ್ನ್ ಪರ್ನೆಲ್ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನಾ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ನಾಯಕ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್‌ಗೆ 137 ರನ್‌ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವೇಳೆ 47 ಎಸೆತಗಳಲ್ಲಿ 1 ಸಿಕ್ಸರ್, 5 ಬೌಂಡರಿ ಒಳಗೊಂಡ 59 ರನ್ ಗಳಿಸಿದ್ದ ಕೊಹ್ಲಿ ವಿಕೆಟ್ ಒಪ್ಪಿಸಿದರು. ನಂತರ ಬಂದು ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಅಬ್ಬರಿಸಿದ ಫಾಫ್ ಡು ಪ್ಲೆಸಿಸ್ 56 ಎಸೆತಗಳಲ್ಲಿ ತಲಾ 5 ಸಿಕ್ಸರ್, ಬೌಂಡರಿ ಒಳಗೊಂಡ 84ರನ್ ಗಳಿಸಿದರು. ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ಅರ್ಶದೀಪ್ ಸಿಂಗ್, ನಾಥನ್ ಇಲ್ಲಿಸ್ ತಲಾ ಒಂದೊಂದು ವಿಕೆಟ್ ಕಬಳಿಸಿದರು. ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.



ಕೆಕೆಆರ್ ವಿರುದ್ಧ ಗೆದ್ದ ಡೆಲ್ಲಿ ಶುಭಾರಂಭ



ದೆಹಲಿ, ಏ.20– ಸತತ ಸೋಲಿನಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್‌ಗಳಿಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಮಳೆಯಿಂದಾಗಿ ಪಂದ್ಯ ಒಂದೂವರೆ ಗಂಟೆ ತಡವಾಗಿ ಆರಂಭವಾಯಿತು. ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟಾಯಿತು. ತಂಡದ ಪರ ಜೇಸನ್ ರಾಯ್ 43, ಮಂದೀಪ್ ಸಿಂಗ್ 12, ಆಂಡ್ರೆ ರಸೆಲ್ 38ರನ್ ಗಳಿಸಿದ್ದು ಬಿಟ್ಟರೇ ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ. ಡೆಲ್ಲಿ ಪರ ಇಶಾಂತ್ ಶರ್ಮಾ, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಉರುಳಿಸಿದರು. ಮುಖೇಶ್ ಕುಮಾರ್ 1 ವಿಕೆಟ್ ಪಡೆದರು. 128ರನ್‌ಗಳ ಸಾದಾರಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.2 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ತಂಡದ ಪರ ನಾಯಕ ಡೇವಿಡ್ ವಾರ್ನರ್ 11 ಬೌಂಡರಿ ಒಳಗೊಂಡ 57 ರನ್ ಗಳಿಸಿದರೇ, ಪೃಥ್ವಿ ಷಾ 13, ಮನೀಶ್ ಪಾಂಡೆ 21, ಅಕ್ಷರ್ ಪಟೇಲ್ 19 ರನ್ ಗಳಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ನಿತೀಶ್ ರಾಣಾ ತಲಾ 2 ವಿಕೆಟ್ ಉರುಳಿಸಿದರು.


ಇಂದಿನ ಪಂದ್ಯಗಳು

[ಏಪ್ರಿಲ್ 21]


ಚೆನ್ನೈ V/S ಹೈದರಾಬಾದ್

ಸ್ಥಳ: ಎಂ.ಎ. ಚಿದಂಬರಂ ಕ್ರೀಡಾಂಗಣ, ಚೆನ್ನೈ

ಸಮಯ: ಸಂಜೆ 7.30



ಪ್ರಮುಖ ರಸ್ತೆ, ವೃತ್ತಗಳಲ್ಲಿ ಮತದಾನ ಜಾಗೃತಿ ಹೋರ್ಡಿಂಗ್ಸ್, ಫ್ಲೆಕ್ಸ್ ಅಳವಡಿಕೆ



ಮೈಸೂರು, ಏ.20(ಎಂಕೆ)– ರಾಜ್ಯ ವಿಧಾನಸಭಾ ಚುನಾವಣೆ ಹಬ್ಬ ದಿನದಿಂದ ದಿನಕ್ಕೆ ಕಳೆಗಟ್ಟುತ್ತಿದ್ದು, ಮೈಸೂರು ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಬೃಹತ್ ಹೋರ್ಡಿಂಗ್ಸ್, ಫ್ಲೆಕ್ಸ್‌ಗಳನ್ನು ಅಳವಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲಾಡಳಿತ, ನಗರ ಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ರಾಮಸ್ವಾಮಿ ವೃತ್ತ, ಜಿಲ್ಲಾಧಿಕಾರಿ ಕಚೇರಿಗಳ ಎದುರು, ಹುಣಸೂರು ರಸ್ತೆ(ಹೋಟೆಲ್ ಕೋರಂ ಹತ್ತಿರ), ನಗರಪಾಲಿಕೆ ಮುಖ್ಯ ಕಚೇರಿ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತ(ಆಡಳಿತ ತರಬೇತಿ ಸಂಸ್ಥೆ ಸಮೀಪ) ಸೇರಿದಂತೆ ಪ್ರಮುಖ ವೃತ್ತಗಳು, ರಸ್ತೆ ಬದಿಯಲ್ಲಿ ಮತದಾನ ಜಾಗೃತಿ ಸಂದೇಶಗಳನ್ನೊಳಗೊಂಡ ಬೃಹತ್ ಹೋರ್ಡಿಂಗ್ಸ್, ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಅವರ ಭಾವಚಿತ್ರದೊಂದಿಗೆ 'ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ ಮತದಾನ ದೇಶವನ್ನು ರೂಪಿಸುತ್ತದೆ' ತಪ್ಪದೆ ಮತದಾನ ಮಾಡಿ ಎಂಬ ಸಂದೇಶ ನೀಡಲಾಗಿದೆ. 'ಚುನಾವಣಾ ಅಕ್ರಮಗಳ ಮೇಲೆ ಹದ್ದಿನಕಣ್ಣು', 'ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಿ' ಹಾಗೂ ಜೇಳಿನ ಬಲೆಗೆ ಸಿಲುಕಿಕೊಳ್ಳದೆ ನೈತಿಕ ಮತದಾರರಾಗಿ' ಎಂಬಿತ್ಯಾದಿ ಅರಿವಿನ ಸಂದೇಶಗಳ ಹಾಗೂ ಸಂದೇಶಕ್ಕನುಗುಣವಾದ ಭಾವಚಿತ್ರಗಳಿರುವ ಹೋರ್ಡಿಂಗ್ಸ್, ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ.


ಹಾಗೆಯೇ ನಗರದ ವಿವಿಧೆಡೆ ಅಳವಡಿಸಿರುವ ಎಲ್‌ಇಡಿ ಪರದೆಗಳಲ್ಲಿಯೂ ಮತದಾನ ಕುರಿತು ಅರಿವಿನ ಸಂದೇಶ ಬಿತ್ತಿರುವ ಮೂಲಕ ವಾಹನ ಸವಾರರು, ಪಾದಚಾರಿಗಳು ಸೇರಿದಂತೆ ಪ್ರತಿಯೊಬ್ಬರು ಗಮನಿಸುವಂತೆ ಆಕರ್ಷಕವಾಗಿ ತೋರಿಸಲಾಗುತ್ತಿದೆ. ಜೊತೆಗೆ ಮನೆ ಮನೆಗೆ ಭೇಟಿ ನೀಡಿ ಮತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯವೂ ಕೂಡ ಮುಂದುವರೆದಿದೆ.

ಮೈಸೂರು ಜಿಲ್ಲೆಯಲ್ಲಿ ಮತದಾನ ನಿರ್ವಹಣೆಗೆ 12 ಸಾವಿರ ಸಿಬ್ಬಂದಿ ನಿಯೋಜನೆ

ಮೈಸೂರು, ಏ.20– ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನ ನಿರ್ವಹಣೆಗೆ 12 ಸಾವಿರ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಮೈಸೂರಿನ ಸಿದ್ಧಾರ್ಥನಗರದಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣಾ ಸಾಮಾನ್ಯ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ಜಿಲ್ಲೆಯ 2905 ಮತಗಟ್ಟೆಗಳಲ್ಲಿ ಸಮರ್ಪಕ ಮತದಾನ ಪ್ರಕ್ರಿಯೆಗೆ ಅಗತ್ಯವಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಲ್ನರಬಲ್ (ದುರ್ಬಲ) ಮತದಾರರು, ವಿಶೇಷಚೇತನರು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿಗೆ ಅತ್ಯಗತ್ಯವಾದ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ ಎಂದರು.


ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಈಗಾಗಲೇ 97 ಪ್ರಕರಣ ದಾಖಲಿಸಲಾಗಿದೆ. ದಾಖಲೆ ಪ್ರಸ್ತುತಪಡಿಸದ 1.44 ಕೋಟಿ ರೂ. ಹಣ ವಶಪಡಿಸಿಕೊಳ್ಳಲಾಗಿದೆ ಬಿರುಬಿಸಿಲಿನಲ್ಲೂ ಚೆಕ್‌ಪೋಸ್ಟ್‌ಗಳಲ್ಲಿ ನಮ್ಮ ಸಿಬ್ಬಂದಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡುವಂತೆ ಸ್ವೀಪ್ ಸಮಿತಿಯ ಮೂಲಕ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ಸುವಿಧಾ, ಸಿ–ವಿಜಿಲ್, ಎಂಸಿಸಿ, ಎಂಸಿಎಂಸಿ ಸೇರಿದಂತೆ ವಿವಿಧ ತಂಡಗಳ ಕಾರ್ಯಾಚರಣೆಯ ವಿವರ ನೀಡಿದರು.



ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯನಗರ 4ನೇ ಹಂತದ ಯುವ ಮುಖಂಡರುಗಳಾದ ದೀಪಕ್, ಶ್ಯಾಮ್, ಆದಿ, ವೈಭವ್, ಬಾಬು, ರಂಜಿತ್, ವರುಣ್, ಪ್ರವೀಣ್, ನಾಗರಾಜ್, ಅರುಣ್, ಅಮಿತ್, ಶರತ್, ರಮೇಶ್, ಚಂದ್ರು, ಪ್ರೀತಮ್, ತಿಲಕ್, ಪುನೀತ್, ರಾಕೇಶ್, ಸಂಜಯ್, ಬಾಲರಾಜು, ರಾಜು, ರವಿ, ಶಶಾಂಕ್ ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಲೇಔಟ್ ಮಂಜುನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗ ಕಾರ್ಯಗಳಿಂದ ದೂರವಿರುವಂತಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ವಕೀಲರು ಮುಷ್ಕರ ನಡೆಸುವಂತಿಲ್ಲ ಹಾಗೂ ನ್ಯಾಯಾಂಗದ ಕಾರ್ಯಗಳಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಏ.20 ರಂದು ಹೇಳಿದೆ.



ನೈಜ ಸಮಸ್ಯೆಗಳ ಪರಿಹಾರಕ್ಕಾಗಿ ಅಡ್ವೋಕೇಟ್‌ಗಳು ಮನವಿ ಮಾಡಬಹುದಾಗಿರುವ ರೀತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕುಂದುಕೊರತೆ ಪರಿಹಾರ ಸಮಿತಿಯನ್ನು ರಚಿಸುವಂತೆ ಎಲ್ಲಾ ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾ. ಎಂಆರ್ ಶಾ ಹಾಗೂ ಅಸಾದುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ, ಜಿಲ್ಲಾ ಕೋರ್ಟ್ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ಸಮಿತಿ ರಚನೆಯಾಗಬೇಕೆಂದು ಹೇಳಿದ್ದು, ಈ ಮೂಲಕ ಫೈಲಿಂಗ್ ಅಥವಾ ಪ್ರಕರಣಗಳ ಪಟ್ಟಿ ಅಥವಾ ಕೆಳ ನ್ಯಾಯಾಂಗದ ಸದಸ್ಯರ ದುರ್ವರ್ತನೆ, ಕಾರ್ಯ ವಿಧಾನದ ಬದಲಾವಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಬೇಕೆಂದು ಹೇಳಿದ್ದಾರೆ.

ನಾವು ಮತ್ತೊಮ್ಮೆ ಹೇಳುತ್ತಿದ್ದೇವೆ, ಬಾರ್ ಕೌನ್ಸಿಲ್‌ನ ಯಾವುದೇ ಸದಸ್ಯ ಮುಷ್ಕರ ನಡೆಸುವಂತಿಲ್ಲ. ವಕೀಲರು ಮುಷ್ಕರ ನಡೆಸುವುದು ಅಥವಾ ಅವರ ಕೆಲಸದಿಂದ ದೂರವಿರುವುದು ನ್ಯಾಯಾಂಗ ಕೆಲಸಕ್ಕೆ ಅಡ್ಡಿಯಾಗುತ್ತದೆ ಎಂದು ಈ ನ್ಯಾಯಾಲಯವು ಪದೇಪದೆ ಒತ್ತಿಹೇಳಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ತಮ್ಮ ದೂರುಗಳ ಪರಿಹಾರಕ್ಕೆ ಸೂಕ್ತ ವೇದಿಕೆಯನ್ನು ಕೋರಿ ಡೆಹ್ರಾಡೂನ್‌ನ ಜಿಲ್ಲಾ ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಈ ಆದೇಶದ ಮೂಲಕ ವಿಲೇವಾರಿ ಮಾಡಿದೆ ಮತ್ತು ಈ ಆದೇಶದ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ.

ಭಾರತ ಆರೋಗ್ಯ ರಕ್ಷಣೆಯಲ್ಲಿ ದಾಪುಗಾಲಿಡುತ್ತಿದೆ

● ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹೆಮ್ಮೆಯ ನುಡಿ ● ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ



ಮೈಸೂರು,ಏ.20(ಜಿಎ)–ಭಾರತವು ನಿಸ್ಸಂದೇಹವಾಗಿ ಆರೋಗ್ಯ ರಕ್ಷಣೆಯಲ್ಲಿ ಭಾರೀ ದಾಪುಗಾಲು ಇಡುತ್ತಿದೆ. ಆದರೆ ನಾವು ಇನ್ನೂ ಮೈಲುಗಳಷ್ಟು ಕ್ರಮಿಸಬೇಕಿದ್ದು, ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುತ್ತೇವೆಂದು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ತಿಳಿಸಿದರು.

ಮೈಸೂರಿನ ಬನ್ನಿಮಂಟಪದಲ್ಲಿರುವ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪದವೀಧರರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಪ್ರತಿಮಾ ಮೂರ್ತಿ ಅವರು ಮಾತನಾಡಿ, ಮೈಸೂರಿನ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಪದವಿ ಪ್ರದಾನ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ನನಗೆ ಸಂದ ಗೌರವ. ಕಳೆದ ನಾಲ್ಕು ದಶಕಗಳಿಂದ ಕಾಲೇಜು ಅತ್ಯಂತ ಉನ್ನತ ಗುಣಮಟ್ಟದ ವೈದ್ಯಕೀಯ ಶಿಕ್ಷಣವನ್ನು ನೀಡುತ್ತಿದೆ. ಕಾಲೇಜು ಸಹಾನುಭೂತಿ, ಶೈಕ್ಷಣಿಕ ಉತ್ಕೃಷ್ಟತೆ, ವಿದ್ಯಾರ್ಥಿಗಳ ಗುಣಮಟ್ಟವನ್ನು ಪೋಷಿಸುವುದು, ತಂತ್ರಜ್ಞಾನ ಆಧಾರಿತ ಶಿಕ್ಷಣ ಮತ್ತು ಕಾಳಜಿ, ಸಂಶೋಧನೆ, ನಾವೀನ್ಯತೆ, ನಿರಂತರ ಮತ್ತು ಆಜೀವ ಕಲಿಕೆಯನ್ನು ಸಾಧಿಸಲು ಮಂತ್ರ–ವೈದ್ಯಕೀಯ ಆರೈಕೆಯನ್ನು ಅನುಸರಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಾಧನೆಯಲ್ಲಿ ನೀವು ನಿಸ್ಸಂದೇಹವಾಗಿ ಹರ್ಷಿಸುತ್ತಿರುವಾಗ, ಪೋಷಕರ ಬೆಂಬಲ, ತ್ಯಾಗ, ಸಲಹೆ, ಪ್ರೋತ್ಸಾಹ, ಮಾರ್ಗದರ್ಶನ, ಸ್ಫೂರ್ತಿ ಬೆವರು ಮತ್ತು ನಿಮ್ಮ ಸಾಧನೆಯ ಸಂತೋಷವನ್ನು ಹಂಚಿಕೊಳ್ಳುವಲ್ಲಿ ನಿಮ್ಮ ಪ್ರಯಾಣವನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಿಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು.

ಮುಖ್ಯವಾಗಿ ಪದವೀಧರರ ಕುಟುಂಬಗಳು ಇಂದು ನಿಮ್ಮ ಮಗಳು, ಮಗ, ಸಹೋದರ, ಸಹೋದರಿ ಮೊಮ್ಮಕ್ಕಳು, ಸೊಸೆ ಅಥವಾ ಸೋದರಳಿಯ ಪದವೀಧರರನ್ನು ನೋಡುವಾಗ ನೀವು ತೃಪ್ತಿ ಮತ್ತು ಸಂತೋಷವನ್ನು ಅನುಭವಿಸುವ ದಿನ ಎಂದು ನನಗೆ ಖಾತ್ರಿಯಿದೆ. ನಿಮ್ಮ ಕುಟುಂಬದಲ್ಲಿ ಈ ವೈದ್ಯರ ರಚನೆಯ ಭಾಗವಾಗಿರುವ ನೀವು ಅಭಿನಂದನೆಗಳಿಗೆ ಅರ್ಹರು. ನಿಮ್ಮ ಕುಟುಂಬದಲ್ಲಿ ಹೊಸ ಪದವೀಧರರು ತಮ್ಮ ಸಾಧನೆ ಮತ್ತು ಉದ್ದೇಶದ ಪ್ರಜ್ಞೆ ಮತ್ತು ಯಶಸ್ವಿಯಾಗಲು ಮಾತ್ರವಲ್ಲದೆ ಸೇವೆ ಸಲ್ಲಿಸುವ ಅವರ ಧ್ಯೇಯಗಳ ಮೂಲಕ ನಿಮ್ಮನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ತಿಳಿಸಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಪ್ರಯಾಣಿಸಲು ನೀವು ಪಾಸ್‌ಪೋರ್ಟ್ ಪಡೆದಿದ್ದೀರಿ. ಆದರೆ ಅದು ವೈದ್ಯಕೀಯ ಜಗತ್ತಿನಲ್ಲಿ ನಿಮ್ಮ ಪ್ರಯಾಣದ ಪ್ರಾರಂಭ ಮಾತ್ರ. ಮುಂದಿನ ಹಲವು ಪ್ರಯಾಣಗಳಿಗೆ ನಿಮಗೆ ಇನ್ನೂ ವೀಸಾಗಳು ಬೇಕಾಗುತ್ತವೆ. ನಿಮ್ಮ ಮಾರ್ಗವನ್ನು ಪಟ್ಟಿ ಮಾಡಲು, ನಿಮ್ಮ ಪ್ರಯಾಣವನ್ನು ಯೋಜಿಸಲು, ಕಠಿಣ ಆಯ್ಕೆಗಳನ್ನು ಮಾಡಲು, ಸವಾಲುಗಳನ್ನು ಎದುರಿಸಲು. ಉತ್ತಮ ತರಬೇತಿಯನ್ನು ಮಾಡಬೇಕು. ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿನ ಶಿಕ್ಷಣ ಮತ್ತು ತರಬೇತಿಯು ಈ ವೀಸಾಗಳನ್ನು ಪಡೆಯಲು ನಿಮಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸಿದೆ ಎಂದರು.

ನೀವು ಆರೋಗ್ಯ ರಕ್ಷಣೆಯ ಭವಿಷ್ಯ, ನಮ್ಮೆಲ್ಲರನ್ನು ಹೆಮ್ಮೆ ಪಡುವಂತೆ ಮಾಡುವುದರಲ್ಲಿ ನನಗೆ ಯಾವುದೇ ಸಂದೇಹ ವಿಲ್ಲ. ಆದರೆ, ಮುಂದಿನ ಪ್ರಯಾಣವು ಸುಲಭವಲ್ಲ. ಇದು ನಿಮ್ಮ ತಾಳ್ಮೆ ಮತ್ತು ಕೌಶಲ್ಯಗಳನ್ನು ಪರೀಕ್ಷಿಸುವ ಸವಾಲುಗಳು ಮತ್ತು ಅಡೆತಡೆಗಳಿಂದ ತುಂಬಿರುತ್ತದೆ. ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿ ನಿಮ್ಮ ಶಿಕ್ಷಣ ಮತ್ತು ತರಬೇತಿಯು ಈ ಅಡೆತಡೆಗಳನ್ನು ನಿವಾರಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ನಿಮ್ಮನ್ನು ಸಜ್ಜುಗೊಳಿಸಿದೆ ಎಂದು ನನಗೆ ವಿಶ್ವಾಸವಿದೆ. ಸಮಾಜಕ್ಕೆ ಜವಾಬ್ದಾರರಾಗಿರುವುದು ನಮ್ಮ ದೊಡ್ಡ ಕರ್ತವ್ಯ. ನಮಗೆ ಉತ್ತಮ ಮಾದರಿಗಳು ಬೇಕು. ನಾವು ಸಮಾಜದ ದೈಹಿಕ ಆರೋಗ್ಯ ಮತ್ತು ಬಹುಶಃ ಅದರ ನೈತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ನೀವು ಈ ಸಂಸ್ಥೆಯನ್ನು ತೊರೆದು ನೈಜ ಪ್ರಪಂಚವನ್ನು ಪ್ರವೇಶಿಸಿದಾಗ, ಕಲಿಕೆಯು ಆಜೀವ ಪ್ರಕ್ರಿಯೆಯಾಗಿದೆ ಎಂಬುದನ್ನು ನೆನಪಿಡಿ. ನಿರಂತರವಾಗಿ ಬದಲಾಗುತ್ತಿರುವ ಈ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ನಿಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನವೀಕರಿಸುತ್ತಿರಿ. ವೈದ್ಯಕೀಯ ಪರಾನುಭೂತಿ ಸಮಗ್ರತೆ ಮತ್ತು ವೃತ್ತಿಪರತೆಯ ಪ್ರಮುಖ ಮೌಲ್ಯಗಳನ್ನು ಎಂದಿಗೂ ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

205 ಮಂದಿ ಎಂಬಿಬಿಎಸ್ ಪದವಿ ಸ್ವೀಕರಿಸಿದರು. ಈ ಪೈಕಿ 9 ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ ನಗದು ಬಹುಮಾನ ತಮ್ಮದಾಗಿಸಿಕೊಂಡರು. ಈ ವೇಳೆ ವಿದ್ಯಾರ್ಥಿಗಳು, ಹಿಪೋಕ್ರೆಟಿಕ್ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಅಧ್ಯಾಪಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಹಕ ಕಾರ್ಯದರ್ಶಿ ಡಾ.ಸಿ. ಬೆಟಸೂರಮಠ, ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸಮಕುಲಪತಿ ಡಾ.ಬಿ. ಸುರೇಶ್, ಉಪಕುಲಪತಿ ಡಾ.ಸುರೀಂದರ್ ಸಿಂಗ್, ಕುಲಸಚಿವ ಡಾ.ಬಿ.ಮಂಜುನಾಥ, ಪ್ರಾಂಶುಪಾಲ ಡಾ.ಹೆಚ್. ಬಸವನಗೌಡಪ್ಪ ಉಪಸ್ಥಿತರಿದ್ದರು.

ನಂ.ಗೂಡಲ್ಲಿ ದರ್ಶನ್‌ಗೆ ಜೆಡಿಎಸ್ ಬೆಂಬಲ



ನಂಜನಗೂಡು,ಏ.20–ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಂಜನಗೂಡು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಹಾಕದೆ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರಿಗೆ ಬೆಂಬಲ ಘೋಷಿಸಿದ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪುನೀತ್ ಮತ್ತು ಪದಾಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.

ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ, ಅಭ್ಯರ್ಥಿ ದರ್ಶನ್ ಅವರನ್ನು ಸನ್ಮಾನಿಸಿದ ನೂರಾರು ಜೆಡಿಎಸ್ ಯುವ ಘಟಕದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಅಭ್ಯರ್ಥಿ ದರ್ಶನ್ ಧ್ರುವ ಮಾತನಾಡಿ, ನನ್ನ ತಂದೆ ಆರ್.ಧ್ರುವನಾರಾಯಣ್ ಮತ್ತು ತಾಯಿ ವೀಣಾ ಧ್ರುವನಾರಾಯಣ್ ಅವರು ನಿಧನರಾದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್ ಅವರು ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕದೆ ನಮಗೆ ಬೆಂಬಲ ಸೂಚಿಸಿರುವುದು ನನಗೆ ಚುನಾವಣೆ ಎದುರಿಸಲು ಆನೆಬಲ ಬಂದಂತಾಗಿದೆ. ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕ್ಷೇತ್ರದ ಎಲ್ಲಾ ಪಕ್ಷಗಳ ಮುಖಂಡರು ನನಗೆ ಬೆಂಬಲ ನೀಡುತ್ತಿರುವುದನ್ನು ನೋಡಿದರೆ ನನ್ನ ತಂದೆ ಮಾಡಿರುವ ಕೆಲಸಗಳು ನನಗೆ ಶ್ರೀರಕ್ಷೆಯಾಗಿದೆ. ನಾನು ಯಾವಾಗಲೂ ನಿಮ್ಮ ಜೊತೆ ಇರುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸೋಣ. ನಾನು ಸದಾ ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸಿ ತಂದೆಯ ಹಾದಿಯಲ್ಲಿ ನಡೆಯುತ್ತೇನೆ ಎಂದರು. ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ನಿಗಮ ಮಾಜಿ ಅಧ್ಯಕ್ಷ ಹೆಚ್.ಸಿ.ಬಸವರಾಜು, ತಾಪಂ ಮಾಜಿ ಅಧ್ಯಕ್ಷ ನಾಗೇಶ್‌ರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ಮಾದೇಶ್ ತಾಲೂಕು ಉಪಾಧ್ಯಕ್ಷ ಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ಮಂಜೇಶ್, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷ ಕೃಷ್ಣನಾಯಕ, ಎಸ್‌ಟಿ ಅಧ್ಯಕ್ಷ ನಂಜನಾಯಕ, ಕೃಷ್ಣ ಮುತ್ತು ಚೆನ್ನಪ್ಪ, ಪಾಪಣ್ಣ, ನಂದೀಶ್, ನಿತೀನ್, ಅಲ್ತಾಫ್, ಶಿವಕುಮಾರ್ ಸೇರಿದಂತೆ ಇತರರಿದ್ದರು.

ಕೈ ತೊರೆದ ಕುರುಬ ಮುಖಂಡರು ಜೆಡಿಎಸ್ ಸೇರ್ಪಡೆ



ಹುಣಸೂರು, ಏ.20– ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡರ ನಾಯಕತ್ವ ಮೆಚ್ಚಿ ನಗರದಲ್ಲಿ ಕುರುಬ ಸಮುದಾಯದ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಗರದ ನರಸಿಂಹಸ್ವಾಮಿ ಬಡಾವಣೆ ಮಾಜಿ ಪ್ರಧಾನರಾದ ದಿ.ಶೆಟ್ಟಿಗೌಡರ ಪುತ್ರಿ ಜಯಲಕ್ಷ್ಮಿ ಅವರ ನಿವಾಸದಲ್ಲಿ ಕುರುಬ ಸಮಾಜದ ಮುಖಂಡರಾದ ಸುಕನ್ಯಾ, ಗಾಯತ್ರಿ, ರೇಖಾ, ಜಾಬಗೆರೆ ಗ್ರಾಪಂ ಮಾಜಿ ಅಧ್ಯಕ್ಷೆ ಶೋಭ, ಯಜಮಾನ್ ಜವರನಾಯಕ, ಭದ್ರ, ಮಂಜುನಾಥ್, ಗ್ರಾಪಂ ಸದಸ್ಯ ಪಾರ್ವತಿನಾಯಕ, ಮುಖಂಡ ಲೋಕೇಶ್ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜೆಡಿಎಸ್ ಅಭ್ಯರ್ಥಿ ಹರೀಶ್‌ಗೌಡ ಮಾತನಾಡಿ, ತಾಲೂಕಿನ ಎಲ್ಲಾ ಸಮುದಾಯದ ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ. ಎಲ್ಲೆಡೆ ಪ್ರೀತಿಯ ಸ್ವಾಗತ ನೀಡಿ ಮನೆ ಮಗನಂತೆ ಕಂಡು ಧೈರ್ಯ ತುಂಬುತ್ತಿದ್ದೀರಿ. ಇದು ನನ್ನ ಗೆಲುವಿಗೆ ಸಹಕಾರಿಯಾಗಲಿದೆ. ಈ ಜನ್ಮದಲ್ಲಿ ತಾಲೂಕಿನ ಋಣ ತೀರಿಸಲು ಸಾಧ್ಯವಿಲ್ಲ ಎಂದರು.

ಈ ವೇಳೆ ನಗರಸಭೆ ಸದಸ್ಯೆ ರಾಧ, ದಲಿತ ಮುಖಂಡ ಬಸವಲಿಂಗಯ್ಯ, ಹೆಚ್.ಪಿ. ಸತೀಶ್ ಕುಮಾರ್, ಶಿವಕುಮಾರ್, ಮೂಕನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರುಶೆಟ್ಟಿಗೌಡ, ಶಶಿಕಲಾ, ಶಿವಾನಂದ್, ನಂಜೇಗೌಡ, ಲಾಟರಿ ವೆಂಕಟೇಶ್ ಇದ್ದರು.



ಹುಣಸೂರು ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಪ್ರಸನ್ನ ಗುರುವಾರ ನಗರದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್‌ಗೌಡ, ಮುಖಂಡರಾದ ರಾಜೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಜಯರಾಮ್, ತಾಲೂಕು ಉಪಾಧ್ಯಕ್ಷ ಸುರೇಶ್ ಹಾಗೂ ಇತರರಿದ್ದರು.

ಪಿ.ಪಟ್ಟಣದಲ್ಲಿ ವಿಜಯಶಂಕರ್ ನಾಮಪತ್ರ

ಜೀವನದುದ್ದಕ್ಕೂ ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ

ಪಿರಿಯಾಪಟ್ಟಣ, ಏ.20– ಜೀವನದುದ್ದಕ್ಕೂ ಪ್ರಾಮಾಣಿಕ ರಾಜಕಾರಣ ಮಾಡಿನೊಂದವರ ಪರ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಪರ ಪ್ರಚಾರಕ್ಕೆ ಪ್ರಧಾನಿ ಮೋದಿಯವರು ಪಿರಿಯಾಪಟ್ಟಣಕ್ಕೆ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಗೆ ತೆರಳಿಯಲ್ಲಿ ಚುನಾವಣಾಧಿಕಾರಿ ಕುಸುಮಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ನಾನು ಈಗಾಗಲೇ 9 ಚುನಾವಣೆಗಳನ್ನು ಎದುರಿಸಿ 10ನೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಈ ಹಿಂದೆ ಶಾಸಕ, ಸಂಸದ, ಎಂಎಲ್ಸಿ ಹಾಗೂ ಮಂತ್ರಿಯಾಗಿ ಕೆಲಸ ಮಾಡಿದ ಅನುಭವವಿದೆ. ಆ ಸಂದರ್ಭದಲ್ಲಿ ಎಲ್ಲಾ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಹಾಗಾಗಿ ಇಂದು ನನ್ನ ಪರ ಅಪಾರ ಪ್ರಮಾಣದಲ್ಲಿ ಜನತೆ ಭಾಗವಹಿಸುವ ಮೂಲಕ ನನ್ನ ಗೆಲುವಿಗೆ ಮುನ್ನುಡಿ ಬರೆಯುವ ಕೆಲಸ ಮಾಡಿದ್ದಾರೆ ಎಂದರು.

2008ರಲ್ಲಿಯೇ ಪಿರಿಯಾಪಟ್ಟಣದಲ್ಲಿ ಸ್ಪರ್ಧಿಸುವಂತೆ ಪಕ್ಷದ ವರಿಷ್ಠರು ಸೂಚಿಸಿದ್ದರು. ಆದರೆ ನಾನು ಸಂಸದನಾಗಿದ್ದ ಕಾರಣ ಬೇರೆಯವರಿಗೆ ಅವಕಾಶ ಕಲ್ಪಿಸಲಾಯಿತು. ಆ ಸಮಯ ಈಗ ಒದಗಿ ಬಂದಿದೆ. ನಾನು ಶಿಸ್ತು, ಆದರ್ಶ, ಪ್ರಾಮಾಣಿಕತೆ, ರೈತ ಪರ ಕಾಳಜಿ ಇಟ್ಟುಕೊಂಡು ಹೋರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದೇನೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ನನ್ನ ಭಾವಚಿತ್ರ ಬಳಸಿ ಟ್ರೋಲ್ ಮಾಡಿದವರ ಮೇಲೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ. ಇದು ನನ್ನ ಕೊನೆ ಚುನಾವಣೆ. ತಾಲೂಕಿನ ಜನತೆ ಹರಸಿ ಆಶೀರ್ವದಿಸಬೇಕು. ಕ್ಷೇತ್ರದಲ್ಲಿ ನಾನು ಯಾವುದೇ ಪಕ್ಷದ ಜೊತೆ ಒಳ ಒಪ್ಪಂದ ಮಾಡಿ ಕೊಂಡಿಲ್ಲ. ನನ್ನ ಮೇಲೆ ಅನಗತ್ಯ ಗೂಬೆ ಕೂರಿಸಲಾಗುತ್ತಿದೆ. 14 ವರ್ಷಗಳ ಕಾಲದ ರಾಜಕೀಯ



ಸನ್ಯಾಸಕ್ಕೆ ತಾಲೂಕಿನ ಜನತೆ ಮುಕ್ತಿ ನೀಡಬೇಕು ಎಂದರು.

ಮೈಸೂರು ಬಿಜೆಪಿ ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಈ ಬಾರಿ ಹುಮ್ಮಸ್ಸಿನಿಂದ ಇದ್ದಾರೆ. ಈ ಸಲ ಕಾರ್ಯಕರ್ತನಿಗೆ ಕೂಡ ಟಿಕೆಟ್ ನೀಡಿದ್ದೇವೆ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರ ಸ್ಪರ್ಧೆಯಿಂದ ಸಿದ್ದರಾಮಯ್ಯನವರಿಗೆ ನಡುಕ ಉಂಟಾಗಿ ಭಾವನಾತ್ಮಕವಾಗಿ ತಮ್ಮ ಮೊಮ್ಮಗನನ್ನು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ. ಮೈಸೂರು ಚುನಾವಣಾ ಪ್ರಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್, ಯಡಿಯೂರಪ್ಪ ಸೇರಿದಂತೆ ಇನ್ನು ಹಲವಾರು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಬರಲಿದ್ದಾರೆ ಎಂದರು.

ಇದಕ್ಕೂ ಮುನ್ನಾ ಪಟ್ಟಣದ ಆರ್‌ಎಂಸಿ ಆವರಣದಿಂದ ಬಿಜೆಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಸಾಗಿದ ವಿಜಯಶಂಕರ್ ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹೆಚ್.ಸಿ.ಬಸವರಾಜ್, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಉಪಾಧ್ಯಕ್ಷ ನಂದಿಪುರ ಲೋಕೇಶ್, ತಾಲೂಕು ಘಟಕದ ಅಧ್ಯಕ್ಷ ರಾಜೇಗೌಡ, ಪ್ರಧಾನ ಕಾರ್ಯದರ್ಶಿ ವೀರಭದ್ರ, ಚಂದ್ರು, ಮುಖಂಡರಾದ ಆರ್.ಟಿ.ಸತೀಶ್, ಸೋಮಶೇಖರ್, ಪಿ.ಜೆ.ರವಿ. ಪರೀಕ್ಷಿತ್ ರಾಜ್, ಕಣಗಾಲ್ ಮಧು, ವಿನಯಕುಮಾರ್, ಅಶೋಕ್ ಮತ್ತಿತರರಿದ್ದರು.

ವರುಣದಿಂದ ಡಾ.ಭಾರತೀಶಂಕರ್ ನಾಮಪತ್ರ ಸಲ್ಲಿಕೆ



ನಂಜನಗೂಡು, ಏ.20– ವರುಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಭಾರತೀ ಶಂಕರ್ ಕುಟುಂಬದ ಸದಸ್ಯರು ಹಾಗೂ ಮುಖಂಡರೊಂದಿಗೆ ನಗರದ ತಾಪಂ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಗೌರವ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ನಗರದ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅವರು, ವಿದ್ಯಾವರ್ಧಕ ಕಾಲೇಜು ಮೈದಾನದಿಂದ ಕಾಲ್ನಡಿಗೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎನ್.ನರಸಿಂಹಸ್ವಾಮಿ ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪತ್ನಿ ಡಾ.ಸನತ್ ಕುಮಾರಿ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ತಾಯೂರು ಪ್ರಕಾಶ್, ಪ್ರಾಲಾಕ್ಷ ಜೊತೆಯಲ್ಲಿದ್ದರು. ಡಾ.ಭಾರತಿ ಶಂಕರ್ ಮಾತನಾಡಿ, ವರುಣ ಕ್ಷೇತ್ರಕ್ಕೆ ನಾನು ಹಳಬ. ನಾನು 1999ರಲ್ಲಿ ತಿ.ನರಸೀಪುರ ಶಾಸಕನಾಗಿದ್ದಾಗ ವರುಣ ಕ್ಷೇತ್ರದ ಚಿಕ್ಕಯ್ಯನ ಛತ್ರ, ಬಿಳಿಗೆರೆ ಹೋಬಳಿ ನನ್ನ ವ್ಯಾಪ್ತಿಯಲ್ಲಿತ್ತು. ವರುಣ ಕ್ಷೇತ್ರ ರಚನೆಯಾದ ನಂತರ ಸಿದ್ದರಾಮಯ್ಯ ಕ್ಷೇತ್ರ ಪ್ರತಿನಿಧಿಸಿದ್ದರು. ವರುಣ ಕ್ಷೇತ್ರದ ಶೇ.75 ಭಾಗ ನನಗೆ ಚಿರಪರಿಚಿತ, ದಲಿತರ ಮತಗಳನ್ನು ವಿಭಜಿಸಲು ಸ್ಪರ್ಧೆ ಮಾಡುತ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗಳಿಗೆ ಉತ್ತರಿಸುವ ದರ್ದು ನನಗಿಲ್ಲ. ನಮ್ಮ ನಾಯಕರಾದ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಆಣತಿಯಂತೆ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳಿದರು.

ವಿ.ಸೋಮಣ್ಣ ಚುನಾವಣೆಗೆ ಅಂಜಿ 2 ಕಡೆ ಸ್ಪರ್ಧಿಸುತ್ತಿದ್ದಾರೆ. ಜನ ಅವರನ್ನು ಈಗಾಗಲೇ ತಿರಸ್ಕರಿಸಿದ್ದಾರೆ. ನಮ್ಮ ಪಕ್ಷ ಯಾವ ಪಕ್ಷದೊಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ನಡುವೆ ಸ್ಪರ್ಧೆ ಇದೆ. ನನ್ನ, ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಚುನಾವಣೆಯಲ್ಲಿ ಜನ ತೀರ್ಮಾನ ಮಾಡಿ ತೀರ್ಪು ನೀಡುತ್ತಾರೆ. ಪಕ್ಷದ ಕಾರ್ಯಕರ್ತರು ಚುನಾವಣೆ ಸಂದರ್ಭ ಹಿರಿಯ ರಾಜಕಾರಣಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು. ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ ಶಾಂತಿಯುತವಾಗಿ ಚುನಾವಣೆ ನಡೆಯಬೇಕು ಎಂದು ಮನವಿ ಮಾಡಿದರು.

ಈ ವೇಳೆ ಮುಖಂಡರಾದ ತಾಯೂರು ಪ್ರಕಾಶ್, ಪಾಲಾಕ್ಷ, ಆರ್.ವಿ.ಮಹದೇವಸ್ವಾಮಿ, ರವೀಂದ್ರಕುಮಾರ್, ಅರುಣ್ ಕುಮಾರ್, ಭಾರತೀಶಂಕರ್ ಪುತ್ರಿ ಸುಪ್ರಿಯಾ ಶಂಕರ್ ಉಪಸ್ಥಿತರಿದ್ದರು.

ಬಿಜೆಪಿ, ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ



ಹೆಚ್.ಡಿ.ಕೋಟೆ, ಏ.20– ತಾಲೂಕಿನ ಬಿಜೆಪಿ ಹಾಗೂ ಕಾಂಗ್ರೆಸ್‌ನ 500ಕ್ಕೂ ಹೆಚ್ಚು ಮುಖಂಡರು ಆ ಪಕ್ಷದ ಕಾರ್ಯವೈಖರಿಯಿಂದ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ತೊರೆದು ಜೆಡಿಎಸ್‌ಗೆ ಆಗಮಿಸಿದ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಬಗ್ಗೆ ಪ್ರತಿಯೊಬ್ಬ ರೈತ, ಜನಸಾಮಾನ್ಯರಿಗೂ ತಿಳಿದಿದೆ. ಅದೇ ರೀತಿ ರಾಜ್ಯ ಬಿಜೆಪಿ ಸರ್ಕಾರದ ಹಗರಣ, ಅವ್ಯವಹಾರ ಹಾಗೂ ಜನವಿರೋಧಿ ನೀತಿಗಳಿಂದ ಜನತೆ ಬೇಸತ್ತಿದ್ದಾರೆ. ಹೀಗಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ಜನಸಾಮಾನ್ಯರು ಮುಂದಾಗಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ. ಮತ್ತೊಮ್ಮೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಹೀಗಾಗಿ ಕ್ಷೇತ್ರದ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಪಕ್ಷ ನಂಬಿ ಬಂದ ಎಲ್ಲರನ್ನೂ ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಲಾಗುವುದು ಎಂದರು.

ಈ ವೇಳೆ ನಾಯಕರ ಸಂಘದ ಅಧ್ಯಕ್ಷ ಎಂ.ಸಿ.ದೊಡ್ಡನಾಯಕ, ಕೋಟೆ, ಸರಗೂರು ತಾಲೂಕು ಜೆಡಿಎಸ್ ಅಧ್ಯಕ್ಷರಾದ ರಾಜೇಂದ್ರ ಗೋಪಾಲಸ್ವಾಮಿ, ತಾಲೂಕು ಜೆಡಿಎಸ್ ಮಹಿಳಾ ಅಧ್ಯಕ್ಷೆ ಗಾಯಿತ್ರಿ, ಜಿಪಂ ಮಾಜಿ ಸದಸ್ಯ ಎಂ.ಪಿ.ನಾಗರಾಜು, ತಾಲೂಕು ವಿಶ್ವಕರ್ಮ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ನರಸಿಂಹೇಗೌಡ, ಎಚ್.ಸಿ.ಶಿವಣ್ಣ, ಸುರೇಂದ್ರ ಡಿ.ಗೌಡ, ರಾಜೇಗೌಡ, ನಾಗಣ್ಣ, ರಾಜಣ್ಣ ಯತೀಶ್, ರಾಜು, ಶಫಿ, ವೇಣು, ಶಿವಕುಮಾರ್, ನಾಗನಾಯಕ, ಗುರುಸ್ವಾಮಿ, ಸಿದ್ದೇಗೌಡ, ಪ್ರಕಾಶ್, ಮಹೇಂದ್ರ, ಚಾ.ನಂಜುಂಡ, ದೇವರಾಜು, ಕೃಷ್ಣ ಶಿವರಾಜು, ಮಂಜು, ಜಯರಾಮ್, ಚಂದ್ರೇಗೌಡ, ರಾಜೇಶ್, ಶಾಂತ, ರಮೇಶ, ಮೂರ್ತಿ, ಸಿದ್ದಪ್ಪಾಜಿ, ಸೋಮನಾಯಕ, ಕಾರ್ಯಕರ್ತರು, ಮುಖಂಡರು ಹಾಜರಿದ್ದರು.

ಜಿನಿವಾದ ಇಂಟರ್‌ನ್ಯಾಷನಲ್ ಥ್ರೋಬಾಲ್ ಕಾನ್ಫರೆನ್ಸ್‌ಗೆ ಎನ್.ಎಸ್.ಸುಬ್ರಮಣ್ಯ



ಮೈಸೂರು, ಏ. 20– ಜಿನಿವಾದಲ್ಲಿ ಏ.22 ರಿಂದ 25 ರವರೆಗೆ ನಡೆಯಲಿರುವ ಇಂಟರ್‌ನ್ಯಾಷನಲ್ ಥ್ರೋಬಾಲ್ ಕಾನ್ಫರೆನ್ಸ್‌ನಲ್ಲಿ ಭಾರತದ ಪ್ರತಿನಿಧಿತ್ವ ತಂಡದೊಂದಿಗೆ ಸೋಮಾನಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಎನ್.ಎಸ್. ಸುಬ್ರಮಣ್ಯ ಭಾಗವಹಿಸಲಿದ್ದಾರೆ.

ಟಿ.ನರಸೀಪುರದಲ್ಲಿ ಡಾ.ಮಹದೇವಪ್ಪ ಉಮೇದುವಾರಿಕೆ



ತಿ.ನರಸೀಪುರ, ಏ.20– ತಿ.ನರಸೀಪುರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಜನಸಾಗರದ ನಡುವೆ ಗುರುವಾರ ಉಮೇದುವಾರಿಕೆ ಸಲ್ಲಿಸಿದರು.

ಪಟ್ಟಣದ ಶ್ರೀಗುಂಜಾ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪುತ್ರ ಸುನೀಲ್ ಬೋಸ್, ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ.ವಿಜಯಕುಮಾರ್ ಮತ್ತಿತರ ಮುಖಂ ಡರೊಂದಿಗೆ ಪೂಜೆ ಸಲ್ಲಿಸಿದ ನಂತರ ಅಪಾರ ಬೆಂಬಲಿಗರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ನಡೆಸಿ ಪಟ್ಟಣದ ಮಿನಿ ವಿಧಾನ ಸೌಧಕ್ಕೆ ತೆರಳಿ ಚುನಾವಣಾಧಿಕಾರಿ ಸೋಮ ಶೇಖರ್‌ಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ಮಾತನಾಡಿದ ಡಾ. ಮಹದೇವಪ್ಪ, ಇಂದು ಎಲ್ಲಾ ಕಾರ್ಯ ಕರ್ತರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದಾರೆ. ಮಹದೇವಪ್ಪ ಗೆಲ್ಲಲೇಬೇಕು ಎಂಬ ದೃಢ ಸಂಕಲ್ಪದೊಂ ದಿಗೆ ಕ್ಷೇತ್ರದ ಜನತೆ ಬಂದಿದ್ದಾರೆ. 2013 ರಿಂದ 2018 ರವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಮಾಡಿದ ಸಾಧನೆಯನ್ನು ಜನತೆ ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದ್ದು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 15ಕ್ಕೆ 15 ಸ್ಥಾನಗಳನ್ನು ಗೆಲ್ಲು ತ್ತೇವೆ. ನರಸೀಪುರ, ವರುಣ ಕ್ಷೇತ್ರದಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇಂದಿನ ಬಿಜೆಪಿ ಸರ್ಕಾರದಲ್ಲಿ ಜನಸಾಮಾನ್ಯರು ಬದುಕುವ ಅವಕಾಶ ಕ್ಷೀಣವಾಗುತ್ತಿದೆ. ರೈತನ ಬದುಕು ಹೀನ ಸ್ಥಿತಿ ತಲುಪಿದೆ. ಇದನ್ನು ನೋಡಿದಾಗ ಬಿಜೆಪಿಯೇ ಭರವಸೆ ಎಂಬುದು ಬರೀ ಸುಳ್ಳಿನ ಭರವಸೆಯಾಗಿದೆ ಎಂದು ಆರೋಪಿಸಿದ ಮಹದೇವಪ್ಪ, ಇದನ್ನು ಬಿಟ್ಟರೆ ಕಣ್ಣಿಗೆ ಕಾಣುವಂತಹ ಬದಲಾವಣೆ ಬಿಜೆಪಿ ಸರ್ಕಾರದಿಂದ ಆಗಿಲ್ಲ ಎಂದರು.

ಜೆಡಿಎಸ್, ಬಿಜೆಪಿ ಹೊಂದಾಣಿಕೆ?: ಕಳೆದ ಬಾರಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿದ್ದು, ಅದು ಈ ಬಾರಿಯೂ ಮರುಕಳಿಸುವ ಸಾಧ್ಯತೆ ಇದೆ. ರಾಜ್ಯದ ಜನತೆ ತಮಗೆ ಬಹುಮತ ಕೊಡುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿದೆ. 2008ರಲ್ಲಿ ಬಿಜೆಪಿಗೆ ಜನ ಬಹುಮತ ಕೊಡಲಿಲ್ಲ. 2018ರಲ್ಲೂ ಕೊಡಲಿಲ್ಲ. ಜೆಡಿಎಸ್‌ಗೆ ಬಹುಮತ ಬರಲು ಸಾಧ್ಯವೇ ಇಲ್ಲ. ಹಾಗಾಗಿ ಎರಡೂ ಪಕ್ಷಗಳ ನಡುವೆ ಒಳ ಒಪ್ಪಂದದ ಸಾಧ್ಯತೆ ಇದೆ ಎಂದು ಮಹದೇವಪ್ಪ ಆರೋಪಿಸಿದರು.

ಈ ವೇಳೆ ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ವಸತಿ ಯೋಜನೆ ಜಾಗೃತ ಸಮಿತಿ ಮಾಜಿ ಅಧ್ಯಕ್ಷ ಸುನಿಲ್ ಬೋಸ್, ಕ್ಷೇತ್ರಾಧ್ಯಕ್ಷ ಎಂ.ಡಿ.ಬಸವರಾಜು, ಕೃಷ್ಣಪ್ಪ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ. ವಜ್ರೇಗೌಡ, ಜಿಪಂ ಮಾಜಿ ಸದಸ್ಯೆ ಸುಧಾ, ಲಕ್ಷ್ಮಿನಾರಾಯಣ, ಮೈಮುಲ್ ನಿರ್ದೇಶಕ ಚೆಲುವ ರಾಜು, ಪುರಸಭಾ ಸದಸ್ಯ ಬಾದಾಮಿ ಮಂಜು, ಹಿಂದುಳಿದವರ ಉಪಾಧ್ಯಕ್ಷ ಎ.ಎನ್.ಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ವೆಂಕಟೇಶ್, ಪಿ.ಪುಟ್ಟರಾಜ್, ಬನ್ನೂರು ಕ್ಷೇತ್ರಾಧ್ಯಕ್ಷ ಚೆನ್ನಕೇಶವ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ, ಪ್ರೊ.ಜ್ಞಾನಪ್ರಕಾಶ್, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ವಕ್ತಾರ ಹುಣಸೂರು ಬಸವಣ್ಣ ಮತ್ತಿತರರಿದ್ದರು.

ವಿವಿಧೆಡೆ ಬಿಜೆಪಿ ಅಭ್ಯರ್ಥಿ ರೇವಣ್ಣ ಮತಯಾಚನೆ



ತಿ.ನರಸೀಪುರ, ಏ.20– ಬಿಜೆಪಿ ಅಭ್ಯರ್ಥಿ ಡಾ.ಎಂ.ರೇವಣ್ಣ ಗುರುವಾರ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿದರು.

ಮೊದಲಿಗೆ ಕೆಂಡನಕೊಪ್ಪಲು, ಕೋಳಿ ಮಲ್ಲನಹುಂಡಿ ಹಾಗೂ ಬೆನಕನಹಳ್ಳಿ ಗ್ರಾಮಗಳಿಗೆ ಮತಯಾಚನೆಗೆ ತೆರಳಿದ ವೇಳೆ ರೇವಣ್ಣಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಇದೇ ವೇಳೆ ಗ್ರಾಮದ ಹಿರಿಯರೊಬ್ಬರು ವೈಯಕ್ತಿಕ ಧನಸಹಾಯ ನೀಡಿ ಚುನಾವಣೆಯಲ್ಲಿ ಗೆದ್ದು ಬರುವಂತೆ ಆಶೀರ್ವದಿಸಿದರು. ಹುಳುಕನಹುಂಡಿ, ಮುಸುವಿನಕೊಪ್ಪಲು, ಕೈಯಂಬಳ್ಳಿ, ಕಾರ್ಗಹಳ್ಳಿ, ನರೀಪುರ, ಚಿಕ್ಕಬೂಹಳ್ಳಿ, ಎಸ್.ಮೇಗಡಹಳ್ಳಿ, ಎಂ.ಕೆಬ್ಬೇಹುಂಡಿ, ಕೃಷ್ಣಾಪುರ, ದೊಡ್ಡೇಬಾಗಿಲು, ಕೆಬ್ಬೇಹುಂಡಿ, ವೀರಪ್ಪ ಒಡೆಯರಹುಂಡಿ ಹಾಗೂ ಹಸುವಟ್ಟಿ ಗ್ರಾಮಗಳಲ್ಲೂ ಎಂ.ರೇವಣ್ಣ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.

ಬೆನಕನಹಳ್ಳಿಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ. ಸಾಮಾನ್ಯ ವೈದ್ಯನಾಗಿದ್ದ ನನಗೆ ಕ್ಷೇತ್ರದಲ್ಲಿ ದೊರಕುತ್ತಿರುವ ಸ್ಪಂದನೆಗೆ ಕೃತಜ್ಞನಾಗಿದ್ದೇನೆ. ಸ್ವಇಚ್ಛೆಯಿಂದ ಗ್ರಾಮಸ್ಥರು ಬಿಜೆಪಿ ಪಕ್ಷ ಸೇರುತ್ತಿದ್ದಾರೆ. ಕ್ಷೇತ್ರದಲ್ಲಿ ಹಲವು ಸಮಸ್ಯೆಗಳು ಬಗೆಹರಿದಿಲ್ಲ. ಅನೇಕ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ರಾಜಕೀಯ ವೈಷಮ್ಯದಿಂದ ಕೆಲ ಬಡಾವಣೆಗಳನ್ನು ಚುನಾಯಿತ ಪ್ರತಿನಿಧಿಗಳು ಅಭಿವೃದ್ಧಿ ಪಡಿಸಿಲ್ಲ. ಹಾಗಾಗಿ ಈ ಬಾರಿ ಜನತೆ ನನಗೆ ಆಶೀರ್ವಾದ ಮಾಡಿದರೆ ಮುಂದಿನ 5 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಯ ಚಿತ್ರಣವನ್ನೇ ಬದಲು ಮಾಡಲಿದ್ದೇನೆ ಎಂದರು.

ಜನಸೇವೆ ಮಾಡಬೇಕೆಂಬ ಕನಸು ಹೊತ್ತು ವೈದ್ಯ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಬಂದಿದ್ದೇನೆ. ಜನತೆ ಇದೊಂದು ಅವಧಿಗೆ ನನಗೆ ಅಧಿಕಾರ ನೀಡಿದರೆ, ನಿಮ್ಮ ನಿರೀಕ್ಷೆಗೂ ಮೀರಿದ ಕೆಲಸ ಮಾಡಿ ಗ್ರಾಮೀಣ ಜನರ ಬದುಕು ಹಸನುಗೊಳಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಕ್ಷೇತ್ರಾಧ್ಯಕ್ಷ ಕೆ.ಸಿ.ಲೋಕೇಶ್ ನಾಯಕ್, ನಿಕಟಪೂರ್ವ ಅಧ್ಯಕ್ಷ ಹಿರಿಯೂರು ಪರಶಿವಮೂರ್ತಿ, ಜಿಲ್ಲಾ ಕಾರ್ಯ ದರ್ಶಿ ಮಡವಾಡಿ ಮಹೇಶ್, ಮಾಧ್ಯಮ ವಕ್ತಾರ ದಯಾನಂದ ಪಟೇಲ್, ಕರೋಹಟ್ಟಿ ಬಸವರಾಜು, ಕಾವೇರಿಪುರ ಮಹೇಶ್, ಡಾ.ಮಲ್ಲಿಕಾರ್ಜುನ ಸ್ವಾಮಿ, ಕೆಬ್ಬೇಹುಂಡಿ ಶಿವಕುಮಾರ್, ಕರೋಹಟ್ಟಿ ಮಹದೇವಯ್ಯ, ದಾಸಯ್ಯ, ಸಿ.ಬಿ.ಹುಂಡಿ ಸಿದ್ದು, ನೆರಗ್ಯಾತನಹಳ್ಳಿ ಪುಟ್ಟಸ್ವಾಮಿ, ಕುರುಬೂರು ಶಿವು, ಚೌಹಳ್ಳಿ ಸಿದ್ದರಾಜು, ತುರುಗನೂರು ಮಲ್ಲೇಶ್, ಸೋಸಲೆ ಪಿಎಸಿಸಿಎಸ್ ಮಾಜಿ ಅಧ್ಯಕ್ಷ ಪ್ರಭುಸ್ವಾಮಿ, ನಿಲಸೋಗೆ ಬಸವರಾಜು, ಕಾರ್ಮಲ್ಲಪ್ಪ ಕಲಿಯೂರು ನಾಗಣ್ಣ ಎಸ್‌ಎಂಆರ್ ಪ್ರಕಾಶ್, ತೊಂಟೇಶ್, ಸೀಹಳ್ಳಿ ಶಿವಮಲ್ಲಪ್ಪ, ಮರಿ ನಂಜಯ್ಯ, ದೊಡ್ಡಪುರ ಸಿದ್ದರಾಜು, ಯೋಗೇಶ್, ಸಂತೋಷ್, ಮಹೇಶ್, ನಂದನ್ ಕುಮಾರ್ ಸೇರಿದಂತೆ ಹಲವರಿದ್ದರು.

ಜೆ.ಪಿ.ಲೋಕೇಶ್ ನಿಧನ



ಹೆಚ್.ಡಿ.ಕೋಟೆ ಏ.20– ಪುರಸಭಾ ಮಾಜಿ ಸದಸ್ಯ ಜೆ.ಪಿ.ಲೋಕೇಶ್ (48) ಗುರುವಾರ ನಿಧನರಾದರು. ಮೃತರು ತಂದೆ ತಾಲೂಕಿನ ವೀರಶೈವ ಸಮಾಜದ ಮುಖಂಡ ಜೆ.ಪಿ.ಚಂದ್ರಶೇಖರ್, ತಾಯಿ ಕಮಲಮ್ಮ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ತಾಲೂಕಿನ ಜಕ್ಕಳ್ಳಿ ಗ್ರಾಮದ ಜಮೀನಿನಲ್ಲಿ ನಡೆಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಂದಿನ ಮುಖ್ಯಮಂತ್ರಿ ಪ್ರಸ್ತಾಪ ಮಾಡಲೇಬೇಡಿ

● ಬಿಜೆಪಿ ವರಿಷ್ಠರಿಗೆ ಆರ್‌ಎಸ್‌ಎಸ್ ಸಲಹೆ ● ಶಿಗ್ಗಾಂವ್‌ದಲ್ಲಿ ಬೊಮ್ಮಾಯಿಯೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದ ನಡ್ಡಾ ● ಇತರ ಸಮುದಾಯಗಳ ಮುನಿಸಿಗೆ ಕಾರಣವಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ಸೂಚನೆ

ಬೆಂಗಳೂರು, ಏ.20(ಕೆಎಂಶಿ)– ಪಕ್ಷ ಅಧಿಕಾರಕ್ಕೆ ಬಂದರೆ ಯಾವುದೇ ಸಮುದಾಯದ ನಾಯಕರನ್ನು ಮುಂದಿನ ಮುಖ್ಯಮಂತ್ರಿ ಎಂದು ಈಗಾಗಲೇ ಬಿಂಬಿಸದಂತೆ ಬಿಜೆಪಿ ವರಿಷ್ಠರಿಗೆ ಆರ್‌ಎಸ್‌ಎಸ್ ಸಲಹೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಶಿಗ್ಗಾಂವ್ ವಿಧಾನಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪಕ್ಷ ಅಧಿಕಾರಕ್ಕೆ ಬಂದರೆ ಹಾಲಿ ಮುಖ್ಯಮಂತ್ರಿಗಳೇ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಸಾರ್ವಜನಿಕವಾಗಿ ಹೇಳಿದ್ದರು. ತದನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ವೀರಶೈವ ಸಮುದಾಯದ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಸಭೆ ಸೇರಿ, ತಮ್ಮ ಸಮುದಾಯದವರನ್ನೇ ಮುಂದಿನ ಮುಖ್ಯಮಂತ್ರಿ ಎಂದು ಪ್ರಕಟಿಸುವಂತೆ ಬಿಜೆಪಿ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದರು. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಪಕ್ಷ ತೊರೆದ ನಂತರ ಕಾಂಗ್ರೆಸ್ ಸಮಾಜವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಅದಕ್ಕೆ ತಿಲಾಂಜಲಿ ಇಡಲು ವರಿಷ್ಠರು ಈ ತೀರ್ಮಾನ ಕೈಗೊಳ್ಳಬೇಕೆಂಬ ನಿರ್ಣಯ ಕೈಗೊಂಡಿತ್ತು. ಅಷ್ಟೇ ಅಲ್ಲ ಕಾಂಗ್ರೆಸ್‌ನ ರಾಜಕೀಯವನ್ನು ಸಮಾಜದ ಮುಂದೆ ಬಿಡಿಸಿಡಲು ಮುಖಂಡರು ತೀರ್ಮಾನಿಸಿದ್ದರು. ಈ ಬೆಳವಣಿಗೆಯಾಗುತ್ತಿದ್ದಂತೆ ಆರ್‌ಎಸ್‌ಎಸ್ ಮಧ್ಯೆ ಪ್ರವೇಶಿಸಿ, ಮೂರು ಅವಧಿಯಲ್ಲೂ ವೀರಶೈವ ಸಮುದಾಯ ದವರಿಗೇ ಮುಖ್ಯಮಂತ್ರಿಯಾಗುವ ಅವಕಾಶ ಪಕ್ಷ ಮಾಡಿಕೊಟ್ಟಿದೆ. ಪ್ರಸಕ್ತ ಚುನಾವಣೆಯಲ್ಲೂ ಅದೇ ಸಮುದಾಯ ಇಲ್ಲವೆ ಇತರೆ ಸಮುದಾಯದ ನಾಯಕ ರನ್ನು ಬಿಂಬಿಸಿದರೆ, ಬೇರೆ ಸಮುದಾಯಗಳು ನಮ್ಮಿಂದ ದೂರ ಸರಿಯಬಹುದು. ಚುನಾವಣಾ ಸಂದರ್ಭದಲ್ಲಿ ಇಂತಹ ನಿರ್ಣಯ ಕೈಗೊಳ್ಳಬೇಡಿ ಎಂದು ಆರ್‌ಎಸ್‌ಎಸ್ ಬಿಜೆಪಿ ವರಿಷ್ಠರಿಗೆ ಖಡಕ್ ಎಚ್ಚರಿಕೆ ನೀಡಿದೆಯಂತೆ. ಇದಾದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ವರುಣದಲ್ಲಿ ಜೆಡಿಎಸ್–ಬಿಜೆಪಿ ಒಳ ಒಪ್ಪಂದ; ಸಿದ್ದರಾಮಯ್ಯ ಆರೋಪ ತಳ್ಳಿ ಹಾಕಿದ ಜಿಟಿಡಿ

ಮೈಸೂರು, ಏ.20(ಎಸ್‌ಬಿಡಿ)– ವರುಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್–ಬಿಜೆಪಿ ಒಳ ಒಪ್ಪಂದ ಆರೋಪವನ್ನು ಚಾಮುಂಡೇಶ್ವರಿ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಜಿ.ಟಿ.ದೇವೇಗೌಡರು ನಿರಾಕರಿಸಿದ್ದಾರೆ.

ವರುಣ ಜೆಡಿಎಸ್ ಅಭ್ಯರ್ಥಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಟಿಕೆಟ್ ಘೋಷಿಸಿದ್ದ ಅಭ್ಯರ್ಥಿ ಕ್ಷೇತ್ರದಲ್ಲಿ ಸಕ್ರಿಯವಾಗಿರಲಿಲ್ಲ. ಹಾಗಾಗಿ ಕೆ.ಟಿ.ಶ್ರೀಕಂಠೇಗೌಡರು ಡಾ.ಭಾರತಿ ಶಂಕರ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಅವರ ಬಳಿ ಕರೆದುಕೊಂಡು ಹೋಗಿ ಮಾತನಾಡಿದರು. ಶಾಸಕರಾಗಿ ಒಳ್ಳೆಯ ಕೆಲಸ ಮಾಡಿರುವ ಭಾರತಿ ಶಂಕರ್ ಅವರು ಸಮರ್ಥರಿರುವ ಕಾರಣಕ್ಕೆ ಅವರನ್ನೇ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಅಭ್ಯರ್ಥಿ ಬದಲಾವಣೆ ಹಿಂದೆ ಯಾವ ಒಪ್ಪಂದವೂ ಇಲ್ಲ ಎಂದು ಸ್ಪಷ್ಟಪಡಿಸಿದರು. 'ತಮ್ಮನ್ನು ಸೋಲಿಸಲು ವರುಣ ಕ್ಷೇತ್ರದಲ್ಲಿ ಬಿಜೆಪಿ– ಜೆಡಿಎಸ್ ಒಪ್ಪಂದ ಮಾಡಿಕೊಂಡಿವೆ ಎಂಬ ಸಿದ್ದರಾಮಯ್ಯನವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವು ಮೈತ್ರಿ ಮಾಡಿಕೊಳ್ಳಲು ಹೇಗೆ ಸಾಧ್ಯ?. ಹೀಗೆಯೇ ಕಳೆದ ಚುನಾವಣೆಯಲ್ಲೂ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎಂದು ಟೀಕಿಸಿದ್ದರು. ಈಗಲೂ ಅದೇ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿಯ ವಿ. ಸೋಮಣ್ಣ ವಿರುದ್ಧ ನಾವು ಲಿಂಗಾಯತ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲವೇ?. ಯಾವುದೇ ರೀತಿಯ ಒಪ್ಪಂದಗಳಿಲ್ಲ ಎಂಬುದಕ್ಕೆ ಇದು ಸಾಕ್ಷಿಯಲ್ಲವೇ? ಎಂದು ಪ್ರಶ್ನಿಸಿದರು.



ಜಿಲ್ಲಾ ನಗರಾಭಿವೃದ್ಧಿ ಕೋಶ,
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ, ಮೈಸೂರು
ದೂ.ಸಂ: 0821–2424070 Email : dudc_mys@yahoo.co.in
ಸಂ: ಸಾ.ವಿ.ಸಭಾ ಚುನಾವಣೆ–2023/ಸಿ.ಆರ್–01/2022–23 ದಿ: 18.04.2023

ಅಲ್ಪಾವಧಿ ಟೆಂಡರ್ ಪ್ರಕಟಣೆ

(ಇ–ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ)

ಕೆ.ಟಿ.ಪಿ.ಪಿ.ಕಾಯ್ದೆ 1999 ಮತ್ತು ನಿಯಮ 2000ರನ್ವಯ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ–2023ರಲ್ಲಿ ಅವಶ್ಯಕ ಸಾಮಾಗ್ರಿ/ವ್ಯವಸ್ಥೆಗಳನ್ನು ಕೈಗೊಳ್ಳಲು ಇ–ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ. ಅರ್ಹ ಗುತ್ತಿಗೆದಾರ/ಏಜೆನ್ಸಿರವರು www.eprocurement.karnataka.gov.in ಮುಖಾಂತರ ಟೆಂಡರ್ ಸಲ್ಲಿಸಬಹುದಾಗಿರುತ್ತದೆ.
ಕ್ರ.ಸಂ.1. ಕಾಮಗಾರಿ ಹೆಸರು ಇಂಡೆಂಟ್ ಸಂಖ್ಯೆ: 2023ರ ವಿಧಾನ ಸಭಾ ಚುನಾವಣೆಯ ಕಚೇರಿಯ ಕೆಲಸ ಕಾರ್ಯಗಳಿಗೆ ಲಘು ವಾಹನಗಳನ್ನು ಚಾಲಕರು ಮತ್ತು ಇಂಧನ ಸೇರಿದಂತೆ ಮಾಸಿಕ ಬಾಡಿಗೆ ಆಧಾರದ ಮೇಲೆ ಒದಗಿಸಲು. (2ನೇ ಕರೆ) ಇಂಡೆಂಟ್ ನಂ: DEO/MYS/VEHICLE/2023 ಇ.ಎಂ.ಡಿ ಮೊತ್ತದ ಬಗ್ಗೆ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಲಾಗಿರುವ ಡಾಕ್ಯೂಮೆಂಟ್‌ನಲ್ಲಿ ತಿಳಿಸಲಾಗಿರುತ್ತದೆ.
ಪೂರ್ವಭಾವಿ ಸಭೆ ದಿ: 21.04.2023 ಮದ್ಯಾಹ್ನ 3:00 ಗಂಟೆಗೆ. ಟೆಂಡರ್ ಸಲ್ಲಿಸಲು ಕೊನೆಯ ದಿ: 25.04.2023 ಸಂಜೆ 6:00 ಗಂಟೆಯೊಳಗೆ. ತಾಂತ್ರಿಕ ಬಿಡ್ ತೆರೆಯುವ ದಿ: 27.04.2023 ಬೆಳ್ಳಿಗೆ 11:00 ಗಂಟೆಯೊಳಗೆ ಪ್ರಕಟಣೆಯಲ್ಲಿ ನಿಗಧಿಪಡಿಸಿರುವ ದಿನಾಂಕಗಳು ಬದಲಾವಣೆಯಾದಲ್ಲಿ ಇ–ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರವೇ ತಿಳಿಸಲಾಗುವುದು ದಿನಪತ್ರಿಗಳಲ್ಲಿ ತಿಳಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು "ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾ ಕಛೇರಿಗಳ ಸಂಕೀರ್ಣ, ಬನ್ನೂರು ರಸ್ತೆ, ಮೈಸೂರು" ಕಛೇರಿಯ ತಾಂತ್ರಿಕ ಶಾಖೆಯಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಪಡೆಯಬಹುದಾಗಿರುತ್ತದೆ.

ಸಹಿ/– ಯೋಜನಾ ನಿರ್ದೇಶಕರು

DIPR/DDMYS/KSMCA/01/2023-24

PUBLIC NOTICE

Notice is hereby given that **SMT. M.L. ANNAPURNA,** wife of Sri. Ramakrishnaiah, is desirous to sell the under mentioned property to my client and any person or persons claiming any interest on the under mentioned property or any part thereof, is hereby required to communicate the same to me with documentary evidence at my office, situated at **DOOR No.2765/1A D13/A1, "KEYANS", 5TH MAIN ROAD, V.V. PURAM (V.V. MOHALLA), MYSORE – 570 002,** within 10 (Ten) days from the date of this publication, as otherwise the said sale will be completed without any reference or regard to any such purported claim or interest, which shall be deemed to have been waived for all intents and purposes.

SCHEDULE PROPERTY

Converted Land for Residential Purpose bearing following Survey Numbers, Extents and Boundaries, situated at Yelawala Village, Yelawala Hobli, Mysore Taluk.

Survey No.	Extent		Boundaries			
	A	G	East	West	North	South
241/1A	2	02	Sy. No.241/2	Sy. No.244 & 241/1B	Road	Huyilalu Village Boundary & Sy. No.241/1B
241/1B	0	20	Sy. No.241/1A	Sy. No.244	Sy. No.241/1A	Sy. No. 241/1C
241/1C	0	12	Road	Sy. No.244	Sy. No.241/1B	Road
Total	2	34				

Place: Mysore
Date: 20.04.2023

Sd/- Dhirendra Kumar R. Mehta, Advocate
KEY-ANS LAW SOLUTIONS